



ಕನ್ನಡ ಅಭಿವೃದ್ಧಿ ಪ್ರಾಧಿಕಾರ
ವಿಧಾನಸೌಧ, ಬೆಂಗಳೂರು

ಕನಾಟಕ ಸರ್ಕಾರದ
ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ,
ವಿಕರೂಪತೆ ಮತ್ತು ಸುಲಭಗ್ರಾಹ್ಯತೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ
ಶಿಫಾರಸುಗಳು - ೨೦೧೨

ದಿನಾಂಕ : ೨೧-೧೦-೨೦೧೨

ಕನ್ನಡ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ತಿಪ್ಪತೆ, ಪರೋಪತೆ ಮತ್ತು ಸುಲಭ ಗ್ರಹಣತೆ :
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಂಪಿನಿ ಅನುಮೋದಿಸಿದ ಶಿಫಾರಸುಗಳು

Usage of Kannada, Uniformity and Accessibility: Recommendations
formulated and approved by Kannada Development Authority
Government of Karnataka

ಪ್ರಥಮ ಆವೃತ್ತಿ : ನವೆಂಬರ್ ೨೦೧೯
ಪ್ರಂತಗಳು : ಉಲ ಪ್ರಂತಗಳು
ಕಾಗದದ ಬಳಕೆ : ಲಂಜೆಟ್‌ಎಂ. ಮೃತ್ಯುಧೇಂ
ಹಂತಗಳು : ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಪ್ರಕಾಶಕರು
ಕನ್ನಡ ಅಭಿವೃದ್ಧಿ ಪ್ರಾಧಿಕಾರ
ವಿಧಾನಸೌಧ, ಬೆಂಗಳೂರು

ಮುದ್ರಕರು
ಇಂಜಿನಿಯರ್ಸ್
ಬೆಂಗಳೂರು

ಅಧ್ಯಕ್ಷರ ಮಾತು

ಕನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡದ ಅನುಷ್ಠಾನ ಆಗಬೇಕೆನ್ನುವುದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬಹುದಿನಗಳ ಕನಸು. ಈ ಕುರಿತು ಹಲವು ಸುತ್ತೋಲೆಗಳನ್ನು ಹೊರಡಿಸಿದ ನಂತರವೂ ಆಗಿರುವ ಬದಲಾವಣೆಯು ಗಮನಾರ್ಹವಾಗಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಈ ಕೆಲವು ಶಿಥಾರಸ್ತಗಳನ್ನು ರೂಪಿಸಲಾಗಿದೆ. ತಂತ್ರಾಂಶದಲ್ಲಿ ಕನ್ನಡದ ಬಳಕೆಯು ವ್ಯಾಪಕವಾಗಿ ಮತ್ತು ಸರ್ವಸ್ವರ್ತೀಯಾಗಿ ಆಗಬೇಕೆನ್ನುವುದು ಮಾತ್ರವಲ್ಲ, ಕನಾಟಕ ಸರ್ಕಾರದ ಜಾಲತಾಣಗಳು ಬಳಕೆದಾರಿಗೆ ಅತ್ಯಂತ ಬಳಕೆಸ್ವೇಹಿಯಾಗಿ ಒದಗಬೇಕು ಎಂಬ ಉದ್ದೇಶದಿಂದಲೂ ಈ ಶಿಥಾರಸ್ತಗಳನ್ನು ರೂಪಿಸಲಾಗಿದೆ.

ಆಡಳಿತದಲ್ಲಿ ಎಲ್ಲೆಡೆ ಕನ್ನಡವನ್ನು ಬಳಸುವಂತೆ ನಿಗಾಹಿಸುವ ಈ ಅಭಿಯಾನದಲ್ಲಿ ಆರಂಭದಿಂದಲೂ ಬೆಂಬಲ, ಪ್ರೌತ್ತಾಂತಿಕ ನೀಡುತ್ತಿರುವ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸನಾನ್ಯ ಶ್ರೀ ಸಿದ್ಧರಾಮಯ್ಯ ಅವರಿಗೆ ನನ್ನ ಗೌರವ ಪ್ರೋವೆಕ ವಂದನೆಗಳು ಸಲ್ಲುತ್ತವೆ.

ಕನ್ನಡದ ಬಳಕೆಯನ್ನೇ ಕೇಂದ್ರವಾಗಿರಿಸಿ ಈ ವರದಿಯನ್ನು ಇ-ಆಡಳಿತ ಇಲಾಖೆಯೊಂದಿಗೆ ಚಚ್ಚಿಸಿ ಶ್ರಮ ವಹಿಸಿ ಸಮಗ್ರವಾಗಿ ರೂಪಿಸಿದ ಕನ್ನಡ ಮಾಹಿತಿ ತಂತ್ರಜ್ಞಾನ ಅಭಿಯಾನ ಶ್ರೀ ಬೇಳೂರು ಸುದರ್ಶನ ಅವರಿಗೆ ಪ್ರಾಧಿಕಾರದ ಕೃತಜ್ಞತೆಗಳು.

ಈ ಶಿಥಾರಸ್ತಗಳನ್ನು ಇ-ಆಡಳಿತವು ಆದ್ಯತೆಯ ಮೇಲೆ ಪರಿಗಣಿಸಿ ಎಲ್ಲ ಅಂಶಗಳನ್ನು ಅತ್ಯಂತ ವೃತ್ತಿಪರವಾಗಿ ಜಾರಿಗೆ ತರುವ ಮೂಲಕ ಕನಾಟಕದಲ್ಲಿ ಕನ್ನಡವೇ ನಿಜ ಆಡಳಿತ ಭಾಷೆ ಎಂಬುದನ್ನು ಬಿಂಬಿಸಬೇಕು. ಕನ್ನಡ ಕೇಂದ್ರಿತ ತಂತ್ರಾಂಶಗಳನ್ನು ಅಳವಡಿಸಿ ಕನ್ನಡದ ಪದಕೋಶವನ್ನು ರೂಪಿಸಿ ವಿಶ್ವವ್ಯಾಪಿ ಜಾಲದಲ್ಲಿ ಕನ್ನಡ ಮಾಧ್ಯಮವನ್ನು ಗಟ್ಟಿಸೋಳಿಸಬೇಕು ಎಂಬುದು ಈ ಪ್ರಯತ್ನದ ಆಶಯವಾಗಿದೆ.

ಪ್ರೌ. ಎಸ್.ಜಿ. ಸಿದ್ಧರಾಮಯ್ಯ

ಅಧ್ಯಕ್ಷರು

ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಒಂದು ಮಾತು

ಜಗತ್ತಿನ ಅಗುಹೋಗುಗಳೆಲ್ಲವನ್ನೂ ಮಾಹಿತಿ ತಂತ್ರಜ್ಞನಿಂದ ಚೈಕನ್ಸ್‌ವು ಅವರಿಸಿ ಹೊಳ್ಳಿತ್ತಿರುವ ನಿಟ್ಟಿನಲ್ಲಿ ಭಾಷೆ-ಸಂಸ್ಕೃತಿಗಳು ಹಿಂದೆಂದೂ ಕಾಣಿದ ಆತಂಕದ ಫಾಲಿಗೆ ಗಳನ್ನು ಎದುರುಗೊಳ್ಳುತ್ತಿವೆ. ಇಂತಹ ಸವಾಲುಗಳನ್ನು ಹಿಮ್ಮೆಟ್ಟಿ ನಿಂತು ಭಾಷೆ ಜೀವಂತವಾಗಿ ಉಳಿಯುವುದು ಸಣ್ಣ ವಿಷಯವಲ್ಲ. ಭಾಷೆಯನ್ನಾಡುವ ಜನರ ಧೀಶಕ್ತಿಯ ಜೊತೆ ಜೊತೆಗೆ ಆಡಳಿತ ಯಂತ್ರದ ಬದ್ಧತೆಗಳು ಇಂತಹ ಸಂದರ್ಭಗಳಲ್ಲಿ ಪ್ರಾಮುಖ್ಯತೆಯನ್ನು ಹೊಂದುತ್ತವೆ. ಜನಸಾಮಾನ್ಯರ ಒಕ್ಕಾರಲ ಆಶಯಗಳು ಸರ್ಕಾರದ ನಿರ್ದಾರಗಳಲ್ಲಿ ಯಶಸ್ವಿ ಕಾಣುತ್ತವೆ.

ಸರ್ಕಾರದ ಅಂಗವಾಗಿ, ಜನಸಾಮಾನ್ಯರ ಅಭಿವೃದ್ಧಿ ಸಾಧನವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ತನ್ನ ಬದ್ಧತೆಯನ್ನು ಪ್ರತಿಸುತ್ತಿರುತ್ತಿದೆ. ಗಳಿಕ ಯಂತ್ರದಲ್ಲಿ ನುಡಿ ತಂತ್ರಾಂಶವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಮೂಲಕ ಕಂಪ್ಯೂಟರ್‌ನಲ್ಲಿ ಕನ್ನಡ ಬಳಕೆಗೆ ಅಧಿಕೃತ ಮುದ್ರೆಯನ್ನು ಹಾಕಲಾಗಿದೆ. ಪ್ರಸ್ತುತ ಹೊರತರಲಾಗುತ್ತಿರುವ ನುಡಿ ೪.೦ ತಂತ್ರಾಂಶದಲ್ಲಿ ಯುನಿಕೋಡ್ ಅಳವಡಿಸುವ ಮೂಲಕ ಕಂಪ್ಯೂಟರ್‌ನಲ್ಲಿ ಕನ್ನಡ ಅನುವ್ಯಾಸಕ್ಕೆ ಸಮರ್ಥ ವೇದಿಕೆಯನ್ನು ಕಲ್ಪಿಸಲಾಗಿದೆ.

ಅದೇ ರೀತಿ, ಸರ್ಕಾರಿ ಜಾಲತಾಣಗಳಲ್ಲಿ ಏಕರೂಪ ಶಿಷ್ಟತೆಯನ್ನು ಕಲ್ಪಿಸುವ ಕುರಿತಂತೆ ಪ್ರಾಧಿಕಾರ ಹಿಂದಿನಿಂದಲೂ ಕನ್ನಡ ಪರವಾದ ದನಿಯನ್ನು ಎತ್ತಿತ್ತಿರುತ್ತಿದೆ. ಸರ್ಕಾರಿ ಜಾಲತಾಣಗಳಲ್ಲಿ ಕನ್ನಡಕ್ಕೆ ಪ್ರಧಮ ಪ್ರಾತಿನಿಧಿ ಕಲ್ಪಿಸಬೇಕು, ಕನ್ನಡದಲ್ಲಿ ಮಾಹಿತಿ ಪ್ರಾತಿನಿಧಿಕವಾಗಬೇಕು ಎಂಬುದು ಪ್ರಾಧಿಕಾರದ ನಿರಂತರ ಆಗ್ರಹ.

ಕನಾರಟಕ ಸರ್ಕಾರದ ವಿವಿಧ ಇಲಾಖೆಗಳು ನಾರಾಯ ಜಾಲತಾಣಗಳನ್ನು ಹೊಂದಿವೆ. ಈ ಎಲ್ಲಾ ಜಾಲತಾಣಗಳ ಪ್ರೇಕ್ಷಿಕೆ ಶೇಕಡ ವಿಶಿಕ್ಷಣೆ ಕಡಿಮೆ ತಾಣಗಳಲ್ಲಿ ಕನ್ನಡದ ಆಯ್ದು ಇದೆ. ಕನ್ನಡದ ಆಯ್ದುಯಿದ್ದರೂ ಸಂಪೂರ್ಣವಾಗಿ ಕನ್ನಡದಲ್ಲಿ ಮಾಹಿತಿಗಳು ಲಭ್ಯವಿಲ್ಲ. ಸರ್ಕಾರಿ ಇಲಾಖೆಗಳ ಮೊಬೈಲ್ ಆಪ್‌ಗಳಲ್ಲಿ ಕನ್ನಡದ ಬಳಕೆ ಸಮರ್ಪಕವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಇಲಾಖೆಗಳು

ಖಾತೆಗಳನ್ನು ಹೊಂದಿದ್ದರೂ, ಶೇಕಡ ಉಂಟಾಗುವ ಇಲಾಖೆಗಳು ಕನ್ನಡದ ಬಳಕೆ ಮಾಡುತ್ತಿಲ್ಲ. ಶೇಕಡ ಉಂಟಾಗುವ ಜನರು ಸರ್ಕಾರದ ಇಲಾಖೆಗಳ ಸೇವೆಯನ್ನು ಆನ್‌ಲೈನ್‌ನಲ್ಲಿ ಬಳಸಿಕೊಳ್ಳುವ ಪುರಿತಂತೆ ಒಂದು ತೋರಿದ್ದಾರೆ.

ನಿಯಂತ್ರಣಾವಿಲ್ಲದ ರೀತಿಯಲ್ಲಿ ಇಂದಿನ ಸರ್ಕಾರ ಜಾಲತಾಣಗಳು ನಿರ್ವಹಣೆಯಾಗುತ್ತಿರುವ ಕಾರಣ, ಈ ವಲಯದಲ್ಲಿ ಕನ್ನಡ ಉಳಿಯರೇಕಾದರೆ ಶಿಷ್ಟತೆ ಅನಿವಾಯ ಎಂಬುದನ್ನು ಪ್ರಾಧಿಕಾರವು ಮನಗಂಡು ಇಂತಹದೊಂದು ವರದಿಯ ಸಿದ್ಧಾರ್ಥಗೆ ಕೈ ಹಾಕಿದೆ. ಪ್ರಾಧಿಕಾರದ ಅಧ್ಯಕ್ಷರಾದ ಪ್ರೌ. ಎಸ್.ಜಿ. ಸಿದ್ಧರಾಮಯ್ಯರವರ ನೇತ್ಯಕ್ರ್ಯಾದಲ್ಲಿ ಇ-ಆಡಳಿತ ಇಲಾಖೆಯ ಪ್ರತಿನಿಧಿಗಳೊಂದಿಗೆ ಜರ್ಜ್ ಸಿದರಂತೆ ಶ್ರೀ ಬೇಳೂರು ಸುದರ್ಶನರವರು ಎಲ್ಲ ಕ್ಷೇತ್ರಗಳಲ್ಲಿ ಅಧ್ಯಯನ ನಡೆಸಿ ವರದಿಯನ್ನು ಸಿದ್ಧಗೊಳಿಸಿದ್ದಾರೆ. ಇವರಿಗೆ ವಿಶೇಷವಾದ ಅಭಿನಂದನೆಗಳು. ಕನ್ನಡ ಗಣಕಪರಿಷತ್ತಿನ ಕಾರ್ಯದರ್ಶಿಗಳಾದ ಶ್ರೀ ನರಸಿಂಹಮೂರ್ತಿರವರು, ಶ್ರೀ ಅರುಣ್ ಜಾವಗಲ್ ರವರು, ಶ್ರೀ ಓಂ ಶಿವಪ್ರಕಾಶರವರು, ಕಂಪ್ಲೂಟರ್ ವಿಜ್ಞಾನಿಯಾದ ಶ್ರೀ ಬಸವರಾಜ್ ಪಾಟೀಲ್ ರವರು ಹಾಗೂ ಎನ್.ಎ.ಸಿ.ಯ ಸುರೇಶ ಮೇಟಿರವರು ಈ ವರದಿ ತಯಾರಿಕೆಯಲ್ಲಿ ಸಹಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಾರ್ವಜನಿಕ ಆಕ್ಷೇಪಣೆಗಳನ್ನು ಹಾಗೂ ತಜ್ಜಾರ ಅಭಿಪೂರ್ಯಗಳನ್ನು ಪರಿಗಳಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದ್ದು ಇಂತಹದೊಂದು ವರದಿ ಸರ್ಕಾರದ ಇಲಾಖೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಂಡರೆ, ಕನ್ನಡ ಭಾಷೆ ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಉಳಿಯವುದು, ಬೆಳೆಯವುದು, ಕಷ್ಟ ಸಾಧ್ಯವಲ್ಲ. ಇದು ಇಂದಿನ ಅಗತ್ಯ ಹಾಗೂ ಅನಿವಾಯ.

ಡಾ. ಕೆ. ಮುರಳಿಧರ
ಕಾರ್ಯದರ್ಶಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಕನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶೀಷ್ಯತೆ, ಏಕರೂಪತೆ ಮತ್ತು ಸುಲಭಗ್ರಹ್ಯತೆ

ಮಾಹಿತಿ ತಂತ್ರಜ್ಞನಾದ, ಮಾಹಿತಿ ಸೇಫ್ಟಿ ಯುಗ ಎಂದು ಕರೆಯುವ ಈ ಹೊತ್ತಿನಲ್ಲಿ ವಿಶ್ವವ್ಯಾಪಿ ಜಾಲದಲ್ಲಿ ಜಾಲತಾಣಗಳು ವಿವಿಧ ಮಾಹಿತಿಗಳನ್ನು ಒಪ್ಪಿ ಓರಣಿಂದ ನೀಡುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿವೆ. ಅದರಲ್ಲಿ ಕೇಂದ್ರ/ರಾಜ್ಯ ಸರ್ಕಾರದ ಜಾಲತಾಣಗಳು ಸಾಮಾನ್ಯ ಮಾಹಿತಿ, ಯೋಜನೆಗಳ ವಿವರ, ಸರ್ಕಾರದ ವಿವಿಧ ಇಲಾಖೆಗಳ ಪ್ರಗತಿ, ತತ್ವಾಮಲ್ಯಕ ಗ್ರಾಹಕ/ನಾಗರಿಕ ಸೇವೆಗಳ ಮಾಹಿತಿ, ದೂರು ನಿರ್ವಹಣೆ, ಪ್ರಕಟಣೆಗಳು, ಹಣಕಾಸು ವಿವರಗಳು, - ಹೀಗೆ ಹತ್ತು ಹಲವು ಬಗೆಯ ಮಾಹಿತಿಗಳನ್ನು ಭಾರೀ ಪ್ರಮಾಣದ ಅಂಂತಿ ಅಂತರ್ಗತನ್ನು ನೀಡುತ್ತಿವೆ. ಸಮಾಷಿಪ್ತದ ಉದ್ದೇಶ ಹೊತ್ತು ಈ ಜಾಲತಾಣಗಳು ಒಂದೆಡೆ ವಿಷಯ ತಜ್ಜರಿಗೆ ಬೇಕಾದ ಮಾಹಿತಿಗಳನ್ನೂ, ಇನ್ನೊಂದೆಡೆ ಸಾರ್ವಜನಿಕರಿಗೆ ಅಗತ್ಯವಾಗಿ ಮಾಹಿತಿಗಳನ್ನೂ ನೀಡುವ ಉದ್ದೇಶವನ್ನು ಹೊಂದಿವೆ. ೨೦೦೫ರಲ್ಲಿ ಮಾಹಿತಿ ಪಡೆಯುವ ಹಕ್ಕಿಗಳನ್ನು ಸಾರ್ವಜನಿಕರು ಪಡೆದಾಗಿನಿಂದ ಈ ತಾಣಗಳ ಹೊಣೆಗಾರಿಕೆ ಇಮ್ಮಡಿಯಾಗಿದೆ.

ಜಾಲತಾಣಗಳು ಸರ್ಕಾರದ ಕಾರ್ಯದಕ್ಷತೆ, ಪಾರದರ್ಶಕತೆ, ನಾಗರಿಕಸ್ಕೇಹಿಕ್ಕೆ ಸಂವಹನಶೀಲತೆ - ಇಲ್ಲವೆನ್ನೂ ಬಿಂಬಿಸುತ್ತಿವೆ. ಒಂದು ಜಾಲತಾಣವನ್ನು ಪ್ರಮೇಶಿಸಿದ ಕೊಡಲೇ ಸಾರ್ವಜನಿಕರಿಗೆ ಆ ತಾಣವು ಮಾಹಿತಿಗಳನ್ನು ಸರಳವಾಗಿ ಮತ್ತು ಕ್ಷೇತ್ರವಾಗಿ ಕೊಡಬೇಕಿದೆ. ಅದರಲ್ಲಿ ರಾಜ್ಯ ಸರ್ಕಾರದ ಜಾಲತಾಣಗಳು ರಾಜ್ಯದ ಅಧಿಕೃತ ಭಾಷೆಯಲ್ಲಿ ಎಲ್ಲ ಮಾಹಿತಿಗಳನ್ನೂ ನೀಡಬೇಕಾಗಿರುವುದು ಕಾನೂನಿನ ಆಗತ್ಯವಾಗಿದೆ. ಕನ್ನಡ ಅಭಿವೃದ್ಧಿ ಪ್ರಾರ್ಥಿಕಾರವು ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲ ಇಲಾಖೆಗಳಿಗೆ ಆಗಾಗ್ಗೆ ಪತ್ರ ಬರೆದು, ಸಫೇದ ಕರೆದು ಜಾಲತಾಣಗಳಲ್ಲಿ ಕನ್ನಡದಲ್ಲೇ ಮಾಹಿತಿಗಳು ಇರಬೇಕು ಎಂದು ಸೂಚಿಸುತ್ತೆ ಬಂದಿದೆ. ಆದಾಗ್ಯ ಬಹುಪ್ರಮಾಣದಲ್ಲಿ ರಾಜ್ಯ ಸರ್ಕಾರದ ಜಾಲತಾಣಗಳು ಕನ್ನಡದಲ್ಲಿ ಪೂರ್ಣ ಮಾಹಿತಿ ಕೊಡುತ್ತಿಲ್ಲ ಎಂಬುದು ಗಂಭೀರವಾದ ಲೋಪವಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಜಾಲತಾಣಗಳಲ್ಲಿ ರಾಜ್ಯದ ನಾಗರಿಕರಿಗೆ ಸರಳವಾಗಿ ಮತ್ತು ಕನ್ನಡದಲ್ಲಿ ಮಾಹಿತಿ ನೀಡುವ ವ್ಯವಸ್ಥೆಯನ್ನು ರೂಪಿಸುವ ಉದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನನಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆಂಬ ತ್ವರಿತವಾಗಿ ಅಂದಿಸುತ್ತಿರುತ್ತಾರೆ. ಈ ರೀತಿ ರೂಪಿಸಿಲಾದ ಈ ವರದಿಯಲ್ಲಿ ಈ ಕೆಳಕಂಡ ಉದ್ದೇಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಲಾಗಿದೆ:

೧. ಕನ್ನಡದಲ್ಲೇ ಮೋದಲ / ಗರಿಷ್ಠ ಮಾಹಿತಿ ವ್ಯವಸ್ಥೆ
೨. ಶಿಷ್ಟತೆ ಹೊಂದಿರುವ ಏಕರೂಪ ಮಾಹಿತಿ ವ್ಯವಸ್ಥೆ
೩. ಜಾಲತಾಣಗಳ ಸುಲಭಗ್ರಾಹಕತೆ

ಜಾಲತಾಣಗಳನ್ನು ಕನ್ನಡದಲ್ಲೇ ಹೊಡಿ ಎಂದು ಹೇಳಬಿಟ್ಟರೆ ಮಾಹಿತಿ ಸಂಪನ್ಮೂಲ ಮೂಲ ಉದ್ದೇಶ ಸಫಲವಾದ ಹಾಗಾಗುವುದಿಲ್ಲ. ಜಾಲತಾಣಗಳ ವಿನ್ಯಾಸವೇ ಕೆಟ್ಟದಾಗಿದ್ದು ಮಾಹಿತಿ ಮುದುಕುವುದೇ ಕಷ್ಟವಾದರೆ ಏನೂ ಪ್ರಯೋಜನವಿಲ್ಲ. ಕನ್ನಡಕ್ಕೆ ಜಾಲತಾಣದ ಪುಟಗಳನ್ನು ಅನುವಾದಿಸುವಾಗ, ಸಮಾನವಾದ ಸೂತ್ರಗಳನ್ನು ಅನುಸರಿಸದೆ ಒಂದೊಂದು ತಾಣದಲ್ಲಿ ಒಂದೊಂದು ಪದವನ್ನು ಬಳಸಿದರೆ ಇಡೀ ಪ್ರಯತ್ನವೇ ದೊಡ್ಡ ಗೋಜಲಾಗುತ್ತದೆ. ಈ ಹಿನ್ನಲೆಯಲ್ಲಿ ಈ ವರದಿಯು ಕೇವಲ ಕನ್ನಡ ಜಾರಿಯ ಅಂಶಗಳನ್ನಷ್ಟೇ ಅಲ್ಲ, ಜಾಲತಾಣದ ಮಾಹಿತಿ ಪ್ರಸರಣದ ಶಿಷ್ಟತೆಯ ಬಗ್ಗೆಯೂ ಶಿಫಾರಸುಗಳನ್ನು ಹೊಂದಿದೆ.

-ಬೇಳೂರು ಸುದರ್ಶನ

೧. ಕನ್ನಡದಲ್ಲಿ ಮೊದಲ / ಗರಿಷ್ಠ ಮಾಹಿತಿ ವ್ಯವಸ್ಥೆ

Unicode's success at unifying character sets has led to its widespread and predominant use in the internationalization and localization of computer software.

-UNITED NATIONS

೧.೧ ಆಂಗ್ಲ ಪದಗಳ ದೇಸೀಕರಣ

೧. ಸರ್ಕಾರದ ಜಾಲತಾಣಗಳ ಕನ್ನಡೀಕರಣದ ದೊಡ್ಡ ಸವಾಲೆಂದರೆ ಇಂಗ್ಲಿಷ್‌ಗೆ ಬದಲಿಯಾಗಿ ಸೂಕ್ತ ಕನ್ನಡ ಪದಗಳನ್ನು, ಪದಗುಜ್ಞಗಳನ್ನು ಬಳಸುವುದು. ಹೆಚ್ಚಿನೆಲ್ಲ ಜಾಲತಾಣಗಳನ್ನು ಹೊರಗುತ್ತಿರೆ ಮೂಲಕವೋ, ಕೇವಲ ತಂತ್ರಜ್ಞರು ಮಾತ್ರವೇ ಇರುವ ಸಂಸ್ಥೆಗೋ ನೀಡಿ ವಿನ್ಯಾಸಗೊಳಿಸಲಾಗುತ್ತದೆ. ಈ ಸಂದರ್ಭದಲ್ಲಿ ಜಾಲತಾಣ ಒಡಿತನದ ಇಲಾಖೆ/ ಕಚೇರಿಯ ಕನ್ನಡ ಅನುವಾದವನ್ನು ಮಾಡಿಸುತ್ತದೆ; ಅಥವಾ ಹೊರಗುತ್ತಿರೆ ಮೂಲಕವೂ ಅನುವಾದ ನಡೆಯುತ್ತದೆ. ಈ ಸಂದರ್ಭದಲ್ಲಿ ಒಂದೊಂದು ಜಾಲತಾಣದಲ್ಲಿ ಒಂದೊಂದು ಭಾಷಾಶೈಲಿ, ಅನುವಾದಿತ ಪದಗಳನ್ನು ಬಳಸಲಾಗುತ್ತದೆ. ಇದು ತಪ್ಪಬೇಕು.
೨. ಪ್ರತಿಯೊಂದೂ ಇಲಾಖೆಗೆ / ಸಚಿವಾಲಯಕ್ಕೆ ಅದರದ್ದೇ ಒಂದು ಪರಿಭಾಷೆ ಇದ್ದೇ ಇರುತ್ತದೆ. ಹಲವು ವರ್ಷಗಳಿಂದ ಸಾವಿರಾರು ಪದಗಳು ಬಳಕೆಯಲ್ಲಿವೆ. ಇವೆಲ್ಲಕ್ಕೂ ಒಂದು ಶಿಷ್ಟಕೆ ಮತ್ತು ಏಕರೂಪತೆ ಒದಗಿಸಬೇಕಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೇತ್ಯಕ್ಕೆ ಒಂದು ‘ತಂತ್ರಜ್ಞನ ದೇಸೀಕರಣ ಸಮಿತಿ’ಯನ್ನು (Software Localisation Committee) ರಚಿಸಬೇಕು. ಈ ಸಮಿತಿಯು ಸಂಗ್ರಹಿಸಿ, ಸಂಪಾದಿಸಿದ ವಿವಿಧ ಇಲಾಖೆಗಳ ಪದಕೋಶಗಳನ್ನು ಪ್ರಾಧಿಕಾರದ ಮೂಲಕ ಪ್ರಕಟಿಸಬೇಕು. ಈ ಕೋಶವು ಯುನಿಕೋಡ್ ಪಠ್ಯದ ರೂಪದಲ್ಲಿ ಪ್ರಾಧಿಕಾರದ ಜಾಲತಾಣದಲ್ಲಿ ಸೂಕ್ತ ವಿನ್ಯಾಸದ ಮೂಲಕ ಎಲ್ಲಾರೂ ಮುಕ್ತವಾಗಿ ಸಿಗುವಂತಿರ ಬೇಕು. ಈ ಸಮಿತಿಯಲ್ಲಿ ಈಗಾಗಲೇ ಕನ್ನಡ ತಂತ್ರಜ್ಞರಿಂದು ಗುರುತಿಸಿರುವವರಲ್ಲದೆ ಮಾಹಿತಿ ತರಿತಜ್ಞನ ಕ್ಷೇತ್ರದಲ್ಲಿ ಇರುವ ತಂತ್ರಜ್ಞರನ್ನೂ ಸೇರಿಸಬೇಕು. ವಿದೇಶಗಳಲ್ಲಿ ನೆಲೆಸಿರುವ ಕನ್ನಡ ತಂತ್ರಜ್ಞರನ್ನೂ ಈ ಸಮಿತಿಯಲ್ಲಿ ಜೋಡಿಸಬೇಕು.
೩. ಒಮ್ಮೆ ಇಂಥ ಕ್ಷೇತ್ರದ ಪದಕೋಶವು ಪ್ರಕಟವಾದ ಮೇಲೆ, ಪ್ರತಿಯೊಂದೂ ಇಲಾಖೆ/ಕಚೇರಿಯ ತನಗೆ ಸಂಬಂಧಿಸಿದ ಪದಗಳನ್ನು ಕಾಲಕಾಲಕ್ಕೆ ಪರಿಪೂರ್ವಿಸಿ ಪ್ರಾಧಿಕಾರದ ಜಾಲತಾಣದ ಮಾಹಿತಿಯನ್ನೇ ನವೀಕರಿಸುವ ಆನ್‌ಲೈನ್ ವ್ಯವಸ್ಥೆಯನ್ನು (ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ) ರೂಪಿಸಿದರೆ, ವಿಕೇಂದ್ರೀಕೃತ ವ್ಯವಸ್ಥೆಯ ಮೂಲಕವೇ ಈ ಪದಸಂಚಯವನ್ನು ನಿರ್ವಹಿಸಬಹುದು.

- ಉ. ‘ತಂತ್ರಜ್ಞನ ದೇಸೀಕರಣ ಸಮಿತಿ’ಯ ಏರಡನೇ ಅಶ್ವಿನ ಮಹತ್ವದ ಕಾರ್ಯ: ಆದೇಶ ಪಟ್ಟಿಗಳ, ಜಾಲತಾಣ ಸಂಪರ್ಕ ಸಂಬಂಧಿತ ದೇಸೀಕರಣ (ಮನ್ಯ ಮತ್ತು ವೆಬ್‌ಸೈಟ್‌ಗ್ರಾಫಿಕ್‌ಲೋ ಯೂಸರ್ ಇಂಟರ್‌ಎಸ್ ಲೋಕಲ್‌ಸೇರನ್). ಇದಕ್ಕಾಗಿ ಸಮಿತಿಯು ಕನ್ನಡ ಐಟಿ ಕಾರ್ಯಕರ್ತರ ಸಮುದಾಯದ ಜೊತೆಗೆ ಕೆಲಸ ಮಾಡಬೇಕಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಜಾಲ್‌ಯಲ್‌ರುವ ವಿವಿಧ ದೇಸೀಕರಣ ಯೋಜನೆಗಳನ್ನು ಗಮನಿಸುತ್ತೇ ತೆಗೆದುಕೊಂಡು ಸಮಿತಿಯು ಈ ಪದ ಸಂಚಯವನ್ನು ಮೇಲೆ ತಿಳಿಸಿದ ಆನ್‌ಲೈನ್ ಪದಕೋರಿಯ ಮೂಲಕವೇ ನಿರ್ವಹಿಸಬೇಕು.
- ಇ. ಜಾಲತಾಣ ದೇಸೀಕರಣದ ಬಗ್ಗೆ ಸಿ-ಡ್ಯೂಕ್ ಸಂಸ್ಥೆಯು ಒಂದು ಮುಖ್ಯವಾದ ದಾಖಿಲೆಯನ್ನು ಪ್ರಕಟಿಸಿದೆ. (<http://www.localisation.gov.in/index.php/training-resourcesdownload=4:localisation-guidelines & start=10>) ಈ ದಾಖಿಲೆಯ ಪ್ರಕಾರ ಭಾರತೀಯ ಭಾಷೆಗಳನ್ನು ಯುನಿಕೋಡ್ ಆಧಾರಿತ ವ್ಯವಸ್ಥೆಯ ಮೂಲಕ ಬಳಸಿಕೊಂಡು ಜಾಲತಾಣವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ರೂಪಿಸಬಹುದಾಗಿದೆ. ಸಕಾಲ ಭಾರತಿ ಯುನಿಕೋಡ್ ಫಾಂಟ್ ಈಗ ಲ್ಲಿ ಭಾರತೀಯ ಭಾಷೆಗಳ ಲಿಪಿಗಳಿಗೆ ಬೆಂಬಲ ಕೊಡುತ್ತಿದೆ. ಅದನ್ನು ಬಳಸಿ ಕೊಂಡು ಸರ್ಕಾರದ ತಾಣಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕನ್ನಡವನ್ನು ತರಬಹುದಾಗಿದೆ; ಲಿಪ್ಯಂತರಣವೂ ಸುಲಭವಾಗುತ್ತದೆ. ಸಿ-ಡ್ಯೂಕ್‌ನ ಈ ದಾಖಿಲೆಯನ್ನು ತಜ್ಞರ ಮೂಲಕ ಚರ್ಚಿಸಿ ಈ ಕುರಿತು ಕನ್ನಡದ ಮಾನದಂಡಗಳನ್ನು ರೂಪಿಸಬೇಕು. ಇದನ್ನು ಮುಖ್ಯತಃ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಇ-ಆಡಳಿತ ಇಲಾಖೆ ಜಂಟಿಯಾಗಿ ಮಾಡಬೇಕಿದೆ. ಈ ಕಾರ್ಯದಲ್ಲಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಕಾಲೀನ ತಂತ್ರಜ್ಞನವನ್ನು ಅಳವಡಿಸಿಕೊಂಡು ಕನ್ನಡವನ್ನು ತಳಮಟ್ಟದಲ್ಲಿ ಬಳಸಬಹುದು. ಜಾಲತಾಣಗಳಲ್ಲಿ ಭಾಷೆಯನ್ನು ಬಳಸಬೇಕಾದಾಗ ಅನುಸರಿಸಬೇಕಾದ ಶೈಲಿಸೂತ್ರಗಳ ಬಗ್ಗೆಯೂ ಸಿ-ಡ್ಯೂಕ್‌ನ ಈ ದಾಖಿಲೆಯಲ್ಲಿ ಮಹತ್ವದ ಉಲ್ಲೇಖಗಳಿವೆ. ಭಾಷೆಗಳನ್ನು ಆನ್‌ಲೈನ್‌ನಗೆ ತರುವಾಗ ಯುನಿಕೋಡ್ ಕನ್ನಾತಿಯಂ (<http://unicode.org/consortium/consort.html>) ಬಳಸಿದ ಶೈಲಿಗಳನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಆಚರಣೆಗೆ ತರುವುದು ತಾಂತ್ರಿಕವಾಗಿ ಕ್ಷೇತ್ರಕರ ಎಂದು ಭಾಸವಾಗುತ್ತದೆ. ಆದರೆ ಜೀನಾ, ಜಪಾನ್, ಯುರೋಪಿನ ಹಲವು ಜಾಲತಾಣಗಳು ಇವನ್ನು ಅಶ್ವಿನ ಸಲೀಸಾಗಿ ಅನ್ನಾಯಿಸಿಕೊಂಡಿವೆ. ಕೇವಲ ಜಾಲ ತಾಣಕ್ಕಾಗಿ ಮಾತ್ರವಲ್ಲ, ಕನ್ನಡದ ಪದಸಂಚಯವು ಸಮಕಾಲೀನ ಆಗುಹೋಗುಗಳಿಗೆ ತೆರೆದುಕೊಳ್ಳುವಲ್ಲಿ ಇಂಥ ಯತ್ನಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸಿ-ಡ್ಯೂಕ್‌ನ ದಾಖಿಲೆಯನ್ನು ಈ ವರದಿಯ ಪ್ರಮುಖ ಭಾಗವೆಂದು ಪರಿಗಣಿಸಿ ಅದನ್ನು ಗಂಭೀರವಾಗಿ ಪರಿಶೀಲಿಸಬೇಕು.

೧.೨ ಕನ್ನಡದಲ್ಲಿ ಒಳಪುಟಗಳು, ಆದೇಶಗಳು

೧. ಸರ್ಕಾರದ ಹಲವು ಜಾಲತಾಣಗಳಲ್ಲಿ ಕಂಡ ಪ್ರಮುಖ ಭಾಷಾ ಸಮಸ್ಯೆಗಳು ಹೀಗಿವೆ:
 ೧. ಕೇವಲ ಮುಖಪುಟದ ಕೆಲವೇ ಅಂಶಗಳು ಕನ್ನಡದಲ್ಲಿ ಇರುವುದು.
 ೨. ಒಳಪುಟಗಳಲ್ಲಿ ಕೇವಲ ಇಂಗ್ಲಿಷ್ ಬಳಕೆ
 ೩. ಹೋಟ್‌ರೆಕ್, ನಕಾಶೆ, ಪಟ್ಟಿಗಳು – ಹೀಗೆ ವಿವಿಧ ಬಗೆಯ ಮಾಹಿತಿ ವಿಧಾನಗಳಲ್ಲಿ ಕೇವಲ ಇಂಗ್ಲಿಷ್‌ನ ಬಳಕೆ
೨. ಕನ್ನಡ ಆದೇಶ ಪಟ್ಟಿ ಇದ್ದರೂ ಒಳಗಡೆ ಇರುವ ಆದೇಶಗಳು, ಅಧಿಸೂಚನೆಗಳು, ಪ್ರಕಟಣೆಗಳು ಇಂಗ್ಲಿಷ್‌ನಲ್ಲಿರುವುದು. ಇದು ಸುತ್ತೋಲೆಗಳ ಕುರಿತ ಸಂಗತಿಯಾಗಿದ್ದ ನೇರವಾಗಿ ಜಾಲತಾಣಗಳ ಕನ್ನಡೀಕರಣ ವಿಷಯಕ್ಕೆ ಸಂಬಂಧಿಸಿದ್ದಲ್ಲ. ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರತ್ಯೇಕವಾದ ಪ್ರಯತ್ನವನ್ನು ನಡೆಸಬೇಕಾಗುತ್ತದೆ. ಬೇರೆ ರಾಜ್ಯಗಳಿಗೆ ಸಂಬಂಧಿಸಿದ ಸುತ್ತೋಲೆಗಳು ಮಾತ್ರವೇ ಇಂಗ್ಲಿಷ್‌ನಲ್ಲಿ ಇರ ಬಹುದು. ಹೊರತಾಗಿ, ಎಲ್ಲ ಸುತ್ತೋಲೆಗಳೂ ಕನ್ನಡದಲ್ಲೇ ಇರಬೇಕು. ಇಂಗ್ಲಿಷ್‌ನ ಸುತ್ತೋಲೆಗಳಿಗೆ ಕನ್ನಡದಲ್ಲಿ ಮುಖ್ಯಾಂಶಗಳನ್ನು ಕೊಡಬೇಕು. ಸುತ್ತೋಲೆಗಳ ದೃಷ್ಟಿಕೃತ ಪರ್ಯಾದ ಯುನಿಕೋಡ್ ಆವೃತ್ತಿಯನ್ನು (ಲಿಂಗ್ ಆಫೀಸ್‌ನಂತಹ ಮುಕ್ತ ತಂತ್ರಾಂಶದ ಮೂಲಕವೇ ಸುತ್ತೋಲೆಗಳನ್ನು ರೂಪಿಸಿದರೆ ಇದು ಸುಲಭಸಾಧ್ಯ) ಕೊಡುವಂತಹ ತಂತ್ರಜ್ಞಾನ ವ್ಯವಸ್ಥೆಯನ್ನು ರೂಪಿಸಿದರೆ ಗೂಗಲ್ ಸರ್ಚ್ ಇಂಜಿನ್‌ನಂತಹ ಹುದುಕಾಟದಲ್ಲಿ ಸರ್ಕಾರದ ಸುತ್ತೋಲೆಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತವೆ. ಇವುಗಳಿಂದ ಜಾಲತಾಣಗಳನ್ನು ಭೇಟಿ ಮಾಡುವವರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಿತ್ತು.
೩. ರಾಜ್ಯ ಸರ್ಕಾರದ ಬಹುಪಾಲು ಜಾಲತಾಣಗಳು ಯಾವುದೇ ವಿನ್ಯಾಸದ ಚೌಕಟ್ಟು ಇಲ್ಲದೆಯೇ ಎರ್ಲಾಬಿರ್ಯಾದ ಪುಟಗಳನ್ನು ಹೊಂದಿವೆ. ಹಲವು ಜಾಲತಾಣಗಳಂತೂ ಈಗಲೂ ಹಳೆಯ ಎಚ್‌ಟಿಎಂಎಲ್ ಪುಟಗಳನ್ನೇ ಹೊಂದಿವೆ. ಈಗಿನ ಸಾರ್ಕಾರಪೋನಾಗಳಲ್ಲಿ, ಕ್ಯಾಬ್ಲೆಟ್‌ಗಳಲ್ಲಿ ಈ ಜಾಲತಾಣಗಳು ಅಕರಾಳ, ವಿಕರಾಳವಾಗಿ ಕಾಣಿಸುತ್ತವೆಯಲ್ಲದೆ, ಬಳಕೆದಾರರಿಗೆ ಅತೀವ ಕಿರಿಕಿರಿ ಉಂಟುಮಾಡುತ್ತವೆ. ಯಾವುದೇ ಪುಟವನ್ನೂ ಸ್ವಷ್ಟವಾಗಿ ತೋರಿಸಲು ಬರುವುದಿಲ್ಲ. ಇಂತ ಜಾಲತಾಣ

ಗಳನ್ನು ಆಮೂಲಾಗ್ರ ಬದಲಾಯಿಸಿ ಕನ್ನಡ ಮುಖಪುಟದ ಸ್ವಂದನಾತ್ಮಕ (ರೆಸ್ವಾನಿವೋ) ಪರದೆ ಅನುಕೂಲ ಇರುವ ಜಾಲತಾಣಗಳನ್ನು ರೂಪಿಸಬೇಕು.

೪. ಎಲ್ಲ ಜಾಲತಾಣಗಳಲ್ಲಿ ಕನ್ನಡ ತಂತ್ರಾಂಶಗಳ ಡೋನ್‌ಮ್ಯೋಡ್ ಸೌಲಭ್ಯ ಇರಬೇಕು : ಸರ್ಕಾರದ, ಖಾಸಗಿ ಸಂಸ್ಥೆಗಳ ತಂತ್ರಾಂಶಗಳನ್ನು (ಯುನಿಚೋಡ್‌ಗೆ ಆದ್ಯತೆ ನೀಡುವ) ಪಟ್ಟಿಮಾಡಿ ಕೊಡಬಹುದು. ಹಾಗೆಯೇ ಕನ್ನಡದ ಇತರೆ ತಂತ್ರಾಂಶಗಳನ್ನೂ ನೀಡಬಹುದು. ಇಲ್ಲಿ ಅಬಾಧ್ಯತೆ ಪ್ರಕಟಣೆ ನೀಡಿ ಖಾಸಗಿ ಪುಟಗಳ ಕೊಂಡಿಯನ್ನು ಕೊಡಲು ಸಮಸ್ಯೆ ಇಲ್ಲ. ಬಾಹ್ಯ ಕೊಂಡಿಗಳನ್ನು ನೀಡುವಾಗ ಅವುಗಳಿಗೂ, ಸರ್ಕಾರದ ತಾಣಕ್ಕೂ ಯಾವುದೇ ಸಂಬಂಧ ಇಲ್ಲವೆಂಬ ಅಬಾಧ್ಯತಾ ಫೋಷಣೆ ಯನ್ನು ನೀಡುವುದು ಕಡ್ಡಾಯ.
೫. ರಾಜ್ಯ ಸರ್ಕಾರದ ಪ್ರಮುಖ ವೆಬ್‌ಸೈಟ್‌ಗಳ ಕೊಂಡಿ (ಗೇಟ್‌ವೇ ಜಾಲತಾಣ: karnataka.gov.in) ಇರಬೇಕು.
೬. ರಾಜ್ಯಪಾಲರು, ಮುಖ್ಯಮಂತ್ರಿ, ವಿಧಾನಸೌಧ, ವಿಧಾನಮಂಡಲ ಜಾಲತಾಣಗಳ ಪಟ್ಟಿಯನ್ನು ಕೊಡಬೇಕು.
೭. ಕನ್ನಡದಲ್ಲಿ ಮಾಹಿತಿ ಇಲ್ಲದಿದ್ದರೆ ದೂರು ಕೊಡುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಒಂದು ಆಪ್ ರೂಪಿಸಬಹುದು/ಫೇಸೋಬುಕ್ ಪ್ರಟ, ವೆಬ್‌ಸೈಟ್‌ ದೂರುಸಲ್ಲಿಕೆ ಪ್ರಟ ರೂಪಿಸಬಹುದು. ಈ ದೂರುಗಳನ್ನು ಸಮರ್ಥವಾಗಿ ನಿರ್ವಹಿಸುವ ತಂಡವೂ ಇರಬೇಕಾಗುತ್ತದೆ. ಅಲ್ಲದೆ ದೂರುಗಳನ್ನು ಪರಿಹರಿಸಿದ ಬಗ್ಗೆ ಉತ್ತರಗಳನ್ನು ಪಡೆದು ಈ ಒಟ್ಟಾರೆ ದೂರು ಸಲ್ಲಿಕೆ-ಇತ್ಯರ್ಥದವರೆಗಿನ ಸುತ್ತನ್ನು ಮುಗಿಸುವ ಸಮರ್ಥ ಕಾರ್ಯವ್ಯವಸ್ಥೆ ಇರಬೇಕಾಗುತ್ತದೆ.
೮. ರಾಜ್ಯ ಸರ್ಕಾರದ ಯಾವುದೇ ಜಾಲತಾಣದ ಹೊರಪ್ರಟ, ಒಳಪುಟಗಳಲ್ಲಿ ಕನ್ನಡದ ಪುಟಗಳು ಇಲ್ಲದ ಪಕ್ಷದಲ್ಲಿ ಅಂಥ ಜಾಲತಾಣಗಳ ನಿರ್ವಹಣಾ ಸಂಸ್ಥೆಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಿಗದಿಪಡಿಸಿ ಕಾಲಾವಧಿಯ ನಂತರವೂ ಸಂಪೂರ್ಣ ಕನ್ನಡೀಕರಣ ಆಗಿದ್ದರೆ, ಅಂಥ ಜಾಲತಾಣಗಳ ಪ್ರಕಟಣೆಯನ್ನೇ ತಡೆಹಿಡಿಯುವ ಅಧಿಕಾರವನ್ನು ಇ-ಆಡಳಿತಕ್ಕೆ ವಹಿಸತಕ್ಕದ್ದು.

೮.೨ ಕನ್ನಡ-ಇಂಗ್ಲಿಷ್ ಅದಲು ಬದಲು ಯೊಆರ್‌ವಲ್ ವ್ಯವಸ್ಥೆ

೧. ಕನ್ನಡ-ಇಂಗ್ಲಿಷ್ ದ್ವಿಭಾಷಾ ಸೂತ್ರವನ್ನು ಅನುಸರಿಸಿದಂತೆ ಕಾಣಿವ ರಾಜ್ಯ ಸರ್ಕಾರದ ಬಹುತೇಕ ಜಾಲತಾಣಗಳ ಪ್ರಟಿಗಳ ದೋಡ್ ಸಮಸ್ಯೆ ಎಂದರೆ ಒಳಪ್ರಟಿಗಳನ್ನು ತನ್ನಿಂತಾನೇ ಭಾಷಾ ಬದಲಾವಣೆ ಮಾಡಲು ಸಾಧ್ಯವಾಗದೇ ಇರುವುದು. ಒಮ್ಮೆ ಒಳಪ್ರಟಕ್ಕೆ ಪ್ರಮೇಶಿದ ನಂತರ, ಆ ಪ್ರಟಿವು ಇಂಗ್ಲಿಷನಲ್ಲಿ ಬೇಕೆಂದರೆ ಮತ್ತೆ ಮುಖಿ ಪ್ರಟಿಕ್ಕೆ ಬಂದು ಅದೇ ವಿಭಾಗದ ಅದೇ ಉಪವಿಭಾಗದ ಪ್ರಟಿವನ್ನು ಮಾಡುಕುವ ಅನಿವಾರ್ಯತೆ ಈಗ ಇದೆ. ಯೂನಿವರ್ಸಲ್ ರಿಸೋರ್ಸ್ ಲೋಕೇಟರ್ (URL) ಎಂದೇ ಸಾಮಾನ್ಯವಾಗಿ ಕರೆಯುವ ಇಂಥ ಎಲ್ಲ ಒಳಪ್ರಟಗಳನ್ನೂ ಮತ್ತೆ ಮುಖಿಪ್ರಟಕ್ಕೆ ಹಿಂದಿರುಗದೆಯೇ ಭಾಷಾಂತರಣ ಮಾಡಿಕೊಳ್ಳುವ ವ್ಯವಸ್ಥೆಯನ್ನು ಹೊಂದಲು ತಂತ್ರಜ್ಞಾನವು ಅವಕಾಶ ಮಾಡಿಕೊಂಡಿದೆ. ಈ ತಂತ್ರಜ್ಞಾನವನ್ನು ಅಳವಡಿಸಿ ಹೊಳ್ಳಲು ಜಾಲತಾಣಗಳ ವಸ್ತು ವಿವರಣೆ ನಿರ್ವಹಣೆ ವ್ಯವಸ್ಥೆ ಪ್ರಟಿಗಳಲ್ಲಿ (ಕಂಟೆಂಟ್ ಮಾನೇಜ್‌ಮೆಂಟ್ ಸಾರ್ಕ್ಯೂಮೇರ್‌ನ ಡ್ಯೂಚ್‌ಎಂಡ್‌ಗಳಲ್ಲಿ) ಕನ್ನಡ-ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಮಾಹಿತಿಗಳನ್ನು ಏಕಕಾಲದಲ್ಲಿ, ಬಂದೇ ಪ್ರಟಿದ ಭಾಗವಾಗಿ ಪ್ರೈಕಟಿಸುವ ವ್ಯವಸ್ಥೆಯನ್ನು ರೂಪಿಸಬೇಕು. ಆಗ ಕನ್ನಡ/ಇಂಗ್ಲಿಷ್ ಭಾಷೆಗಳ ಪ್ರಟಿಗಳು ಎಲ್ಲಿ ಬೇಕಾದರೂ ಅದಲು ಬದಲಾಗುವ ಅವಕಾಶ ಬದಗುತ್ತದೆ.
೨. ಸಾಮಾನ್ಯವಾಗಿ ವಡ್‌ಪ್ರೈಸ್ ಸಿವಿಲ್‌ಎಸ್‌ನಲ್ಲಿ ಈ ಬಗೆಯ ಬಹುಭಾಷಾ ಟ್ರಾಬ್‌ ಆಧಾರಿತ ಡ್ಯೂಚ್‌ಚ್‌ಎಂಡ್‌ ಸೌಲಭ್ಯವನ್ನು ರೂಪಿಸಿಕೊಳ್ಳಬಹುದು. ಇಂಥ ವ್ಯವಸ್ಥೆಯಲ್ಲಿ ಮಾಹಿತಿಯನ್ನು ಅದಕ್ಕೆ ಸಂಬಂಧಿಸಿದ ಕಡತ, ಬೆತ್ತ, ವಿಡಿಯೋ, ಪತ್ರ - ಎಲ್ಲವನ್ನೂ ಬಂದೇ ಸಲ ಜೋಡಿಸಿದರೆ ಸಾಕು; ಇಂಗ್ಲಿಷ್‌ಗಾಗಿ ಎರಡನೇ ಸಲ ಪ್ರಟಿ ರೂಪಿಸುವ ಅಗತ್ಯ ಬರುವುದಿಲ್ಲ. ಇತರೆ ಸಿವಿಲ್‌ಎಸ್‌ಗಳಲ್ಲಿ ಈ ಬಗೆಯ ವ್ಯವಸ್ಥೆಗಳನ್ನು ರೂಪಿಸಲು ಸಾಧ್ಯವಿದೆ.
೩. ಕನ್ನಡ/ಇಂಗ್ಲಿಷ್ ಭಾಷೆಯ ತಾಣಗಳ ಆಯ್ದ್ಯಾಯ ಗುಂಡಿಯು ಪರದೆಯ ಮೇಲ್ಮೈಗಳಲ್ಲಿ ಇರಬೇಕು. (ಅಕ್ಷರ ಗಾತ್ರ ಹೆಚ್ಚಿಸು ಇತ್ತೂದಿ ಗುಂಡಿಗಳ ಜೊತೆಗೆ)

೧.೪ ಕನ್ನಡ ತಂತ್ರಾಂಶ ಮತ್ತು ಜ್ಞಾನ ಸಾಧನಗಳ ಪಟ್ಟಿ

- ಆ. ತಂತ್ರಾಂಶ ನೇರವಿನ ಕೊಂಡಿಗಳು: ರಾಜ್ಯ ಸರ್ಕಾರದ ಎಲ್ಲ ಜಾಲತಾಣಗಳಲ್ಲಿ ವಿವಿಧ ಸ್ವಂತತ್ವ ಮತ್ತು ಮುಕ್ತ ಕನ್ನಡ ತಂತ್ರಾಂಶಗಳು, ಘಾಂಟೋಗಳನ್ನು ಡೌನ್‌ಲೋಡ್ ಮಾಡಲು ಸೂಕ್ತವಾದ ಜಾಗವನ್ನು ಮೀಸಲಿಡಬೇಕು. ರಾಜ್ಯ ಸರ್ಕಾರದ ಯಾವುದೇ ತಾಣಕ್ಕೆ ಹೋದರೂ ಈ ಪುಟ ಸಿಗಬೇಕು. ಕನ್ನಡ ತಂತ್ರಾಂಶಗಳನ್ನು ಬಳಸುವ ಆಸಕ್ತಿ ಇರುವವರು ತಂತ್ರಾಂಶಕ್ಕೆಂದೇ ಮತ್ತೊಂದು ಪುಟವನ್ನು ಮಡುಕಿಕೊಂಡು ಹೋಗುವ ಅನಿವಾರ್ಯತೆ ಬರಬಾರದು.
- ಒ. ಜಾಲತಾಣಗಳನ್ನು ರೂಪಿಸಲು ಬಳಸಬಹುದಾದ ಸಮಕಾಲೀನ ಸಿಎಂಎಸಾಗಳ ಬಗ್ಗೆ ಮಾಹಿತಿ ಮತ್ತು ಡೌನ್‌ಲೋಡ್ ಕೊಂಡಿಗಳು
೧. ವರ್ಡ್‌ಪ್ರೇಸ್: <https://wordpress.com>
೨. ದ್ರೂಪಲ್: <https://www.drupal.org>
೩. ರ್ಯಾಂಜಾಲ್: <https://www.joomla.org>
೪. ಯುನಿಕೋಡ್: ಪರಿವರ್ತಕಗಳು
೫. ಆನ್‌ಲೈನ್ / ಆಫ್‌ಲೈನ್ ಲಿಪ್ಯಂತರಣ ಸೌಲಭ್ಯ
೬. ಕನ್ನಡದ ಯುನಿಕೋಡ್ ಘಾಂಟೋಗಳು
೭. ಕನ್ನಡ ತಂತ್ರಾಂಶಗಳು (ನುಡಿ, ಬರಹ, ಅಲ್ಲದೆ ವಿವಿಧ ಖಾಸಗಿ ಉಪಕ್ರನ್ನ ಗಳನ್ನೂ ಹೆಸರಿಸಬಹುದು). (ಈ ಕೊಂಡಿಗಳನ್ನು ಕ್ಲಿಕ್ ಮಾಡಿದರೆ ಡೌನ್‌ಲೋಡ್ ಆಗಬೇಕಾದ ತಂತ್ರಾಂಶಗಳು ಸದಾ ನವೀಕರಣಗೊಂಡು ದೊರಕುವ ವ್ಯವಸ್ಥೆಯನ್ನು ಇ-ಆಡಳಿತ ಇಲಾಖೆಯು ನೋಡಿಕೊಳ್ಳಬೇಕು)
೮. ಕನ್ನಡ ಮತ್ತು ಇಂಗ್ಲಿಷ್ ಪಠ್ಯದಿಂದ ದ್ವಿನಿಗೆ ಪರಿವರ್ತನೆ ತಂತ್ರಾಂಶ (ಈ-ಸ್ವೀಕ್ರೆ ಮುಕ್ತ ತಂತ್ರಾಂಶವು ಲಭ್ಯವಿದೆ. ಇದಲ್ಲದೆ ಇತರೆ ಮುಕ್ತ ತಂತ್ರಾಂಶಗಳನ್ನೂ ಪರಿಶೀಲಿಸಬಹುದು).
೯. ಈ ವರದಿಯನ್ನು ಆಧರಿಸಿ ಜಾಲತಾಣ ಶಿಕ್ಷಣ, ಸುಲಭಗ್ರಹ್ಯತೆ ಕುರಿತು ರೂಪಿಸಿ ಅನುಮೋದಿತವಾದ ನೀತಿ ಸಂಹಿತೆಯ ಸಂಪೂರ್ಣ ಪಠ್ಯ.

೫. ಕನಾರ್ಟಿಕ ಸರ್ಕಾರದ ವಿವಿಧ ಇಲಾಖೆಗಳು ಜಾಲತಾಣ ವಿನ್ಯಾಸ ಮಾಡುವಾಗ/ನವೀಕರಿಸುವಾಗ ಅನುಸರಿಸಬೇಕಾದ ತಂತ್ರಾಂಶ ಶಿಪ್ಪತೆಯನ್ನು ರೂಪಿಸಿ ಪ್ರಕಟಿಸುವುದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ನಿರ್ವಹಿಸಬೇಕಾದ ಪ್ರಮುಖ ಕೆಲಸ ವಾಗಿದೆ. ಭಾರತ ಸರ್ಕಾರವು ನೀಡುವ ಶಿಪ್ಪತೆ ಕುರಿತ ಜಾಲತಾಣ ಹೊಂಡಿ: <http://guidelines.gov.in>
೬. ಕನಾರ್ಟಿಕ ಸರ್ಕಾರದ ಕಚೇರಿಗಳಲ್ಲಿ ಬಳಸಬಹುದಾದ ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳ ಪಟ್ಟಿ
೧೦. ಪ್ರತಿಯೊಂದೂ ಜಾಲತಾಣವು ಸಾರ್ವಜನಿಕರಿಗೆ ನೀಡಬೇಕಾದ ಜಾಲತಾಣ ಪರ್ಯಾ/ ಘಾಂಟ್ ಕುರಿತ ಸೂಚನೆಗಳ ಕಡತ
೭. **ಜಾಳನ ನೀಡಿಕೆಯ ಹೊಂಡಿಗಳು:** ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಕುರಿತ ಪುಟ, ಕನ್ನಡ ಮುಕ್ತಜಾಳನ ತಾಣ ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಿರ್ಣಯಿಸಬಹುದಾಗಿದೆ. ಹೀಗೆ ಎಲ್ಲಾ ತಾಣಗಳಲ್ಲೂ ಇರಬೇಕಾದ ಸಾಂಕೇತಿಕ ಪಟ್ಟಿ ಹೀಗಿದೆ:
೮. ಕನ್ನಡ ಕಲಿಕೆಯ ಆರೋಗ್ಯಗಳು, ಕೋರ್ಸಗಳು, ಪರ್ಯಾಪ್ತಸ್ಕರ್ಗಗಳು
 ೯. ಕನ್ನಡ ಭಾಷೆಯ ವಿವಿಧ ಆಂತರಿಕ ನಿರ್ಧಾರಗಳು
 ೧೦. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಾಲತಾಣದ ಹೊಂಡಿ
 ೧೧. ಭಾರತ ಸರ್ಕಾರದ ಮಾಹಿತಿ ತಂತ್ರಜಾಳನ ಇಲಾಖೆಯು ರೂಪಿಸಿದ ಕನ್ನಡ ತಂತ್ರಾಂಶಗಳ ಪಟ್ಟಿ

ರ.ಬಿ. ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳ ಬಳಕೆ

೧. ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳನ್ನು ಬಳಸಲು ರಾಜ್ಯ ಸರ್ಕಾರವು ಆದೇಶಿಸುವುದು ಪ್ರತ್ಯೇಕವಾದ ಕಾರ್ಯವಾಗಿದ್ದರೂ, ಈ ವರದಿಯಲ್ಲಿ ಈ ಶಿಫಾರಸನ್ನು ಸೇರಿಸಿರುವುದಕ್ಕೆ ಬಲವಾದ ಕಾರಣವಿದೆ: ಬಹ್ಯಂತ ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳ ಆದೇಶ ಪಟ್ಟಿಯನ್ನು (ಮೆನ್ಯೂ) ಕನ್ನಡಕ್ಕೆ ದೇಸೀಕರಣ ಮಾಡಬಹುದು. ಇದರಿಂದ ಸರ್ಕಾರ ಕಚೇರಿಗಳಲ್ಲಿ ಇಂಗ್ಲಿಷ್ ತಿಳಿಯದವರೂ ಕನ್ನಡದಲ್ಲೇ ಎಲ್ಲ ತಂತ್ರಾಂಶಗಳ ಆಯೋಗಳನ್ನು ಅರಿಯಬಹುದು ಮತ್ತು ಒಟ್ಟಾರೆಯಾಗಿ ಕನ್ನಡದ ವಾತಾವರಣವನ್ನು ಕಂಪ್ಯೂಟರುಗಳ ಒಳಗೂ ನಿರ್ಮಿಸಬಹುದು. ಈ ಕುರಿತ ಒಂದು ಮಾರ್ಗದರ್ಶಿ ಪಟ್ಟಿಯನ್ನು ಇಲ್ಲಿ ಹೊಡಲಾಗಿದ್ದು ಇದನ್ನು ಕಾಲಕಾಲಕ್ಕೆ ಪರಿಪೂರ್ಣವಾಗಿದೆ.
೨. ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳಲ್ಲಿ ಕನ್ನಡದ ಆಕರಜೋಡಣ ಸಂದರ್ಭದಲ್ಲಿ ತಂತ್ರಾಂಶವೇ ಪದಗಳ ಬಗ್ಗೆ ಮುನ್ನಾಚನೆ ನೀಡುವುದರಿಂದ ಅಕ್ಷರ ಜೋಡಣಯ ವೇಗವೂ ಹೆಚ್ಚಿತದೆ. ಅಲ್ಲದೆ ಸರ್ಕಾರದ ಆಡಳಿತ ಪದಕೋಶ, ಕನ್ನಡ ನಿರ್ಧಾರಣೆಯ ಮುಂತಾದವುಗಳನ್ನು ಈ ತಂತ್ರಾಂಶಗಳ ಬಳಗೆ ಮುಕ್ತವಾಗಿ ಮತ್ತು ನಿರ್ಬಂಧವಿಲ್ಲದೆ ಅಳವಡಿಸಲು ಅವಕಾಶ ಇರುವುದರಿಂದ ಮುಂದಿನ ದಿನಗಳಲ್ಲಿ ಸಂಪೂರ್ಣ ಕನ್ನಡ ನಿರ್ಧಾರಣೆ ನೇರವು, ವ್ಯಾಕರಣ ತಿದ್ದುಪಡಿ, ಕಾಗುಣಿತ ತಿದ್ದುಪಡಿ – ಇವುಗಳೆಲ್ಲವನ್ನೂ ಒಳಗೊಂಡ ತಂತ್ರಾಂಶ ಪರಿಸರವನ್ನು ನಿರ್ಮಿಸಬಹುದು. ಇವುಗಳು ಕೇವಲ ಈಗ ಚಾಲ್ತಿಯಲ್ಲಿರುವ ಕೆಲವು ಮುಕ್ತ ಮತ್ತು ಸ್ವತಂತ್ರ ತಂತ್ರಾಂಶಗಳಾಗಿವೆ; ಕಾಲಕಾಲಕ್ಕೆ ಬರುವ ಹೊಸ ತಂತ್ರಾಂಶಗಳನ್ನೂ ಗಮನಿಸಬಹುದಾಗಿದೆ.

ತಂತ್ರಾಂಶದ ಕೆಲಸ	ಪಾಠಿಕರೀಕೆ ತಂತ್ರಾಂಶ	ಸ್ವತಂತ್ರ / ಮುಕ್ತ ತಂತ್ರಾಂಶ
ಪದ ಸಂಸ್ಕಾರಕಗಳು	ಮೈಕ್ರೋಸಾಫ್ಟ್ ಅಫೀಸ್ (ವಡೋ ಎಕ್ಸ್‌ಲ್, ಪವರ್‌ಪಾರ್ಸ್‌ಎಂಟ್ ಇತ್ಯಾದಿ)	ಲಿಬ್ರೇ ಅಫೀಸ್, ಓಪನ್ ಅಫೀಸ್ www.libreoffice.org www.openoffice.org
ಚಿತ್ರ ಸಂಪಾದನೆ	ಅಡೋಬ್ ಪೋರ್ಟೋಫೋರ್ಮಾ	ಗಿಂಪ್, ಕ್ರಿಟಾ www.gimp.org www.krita.org
ಗ್ರಾಫಿಕ್ ವಿನ್ಯಾಸಗಳು	ಚೋರೆಲ್ ಡ್ರಾ	ಇಂಕ್‌ಸ್ಕ್ರೇಪ್, inkscape.org
ಲೆಕ್ಕಪತ್ರ ನಿರ್ವಹಣೆ	ಟ್ರೂಲಿ	ಗ್ನೂ ಖಾತಾ www.gnukhata.in
ಪ್ರಸ್ತುತಿ ವಿನ್ಯಾಸ / ಪೇಜ್‌ನೇಟನ್	ಅಡೋಬ್ ಇನ್‌ಸ್ಯುನ್	ಸ್ಕ್ರಿಬಿಸ್ www.scribus.net
ಆಷ್ಟನ್ ಶಿಕ್ಷಣ ವ್ಯವಸ್ಥೆಗೆ	ಬಗೆಬಗೆಯ ತಂತ್ರಾಂಶಗಳಿಂದ	ಮೂಡಲ್ ಸಿಎಂಎಸ್ www.moodle.org

೯. ‘ಕಣಜ’ (www.kanaja.in), ಭಾರತವಾಣಿ kannada.bharatavani.in)
ಮುಂತಾದ ಜ್ಞಾನವರ್ಧನೆಯ ಕನ್ನಡ ಜಾಲತಾಣಗಳು.

೮. ಲಿಪ್ಯಂತರಣದ ಮೂಲಕ ಕನ್ನಡೇತರಿಗೂ ಅನುಕೂಲ

೧. ರಾಜ್ಯ ಸರ್ಕಾರದ ಜಾಲತಾಣಗಳು ಕೇವಲ ಕನ್ನಡದಲ್ಲೇ ಇರಬೇಕೆಂಬುದು ಅವಶ್ಯಕ ವಾದರೂ, ಕನ್ನಡ ಲಿಪಿ ಅರಿಯದ, ಆದರೆ ಕನ್ನಡ ಭಾಷೆಯನ್ನು ಬಲ್ಲ ಸಾರ್ವಜನಿಕರಿಗೆ ಈ ತಾಣಗಳನ್ನು ಬಳಕೆಸ್ವೇಹಿಯಾಗಿ ಮಾಡುವುದೂ ಸರ್ಕಾರದ ಕರ್ತವ್ಯ. ಇಂದಿನ ಯುನಿಕೋಡ್ ಪಠ್ಯದ ವ್ಯವಸ್ಥೆಯಲ್ಲಿ ಈ ಸಮಸ್ಯೆಯನ್ನು ಅತಿ ಸುಲಭವಾಗಿ ಒಗೆಹರಿಸಬಹುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇ-ಆಡಳಿತ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ - ಈ ಇಲಾಖೆಗಳು ಪರಸ್ಪರ ಸಮನ್ವಯದ ಮೂಲಕ ಅನೊಲ್ಫೆನ್ ಭಾರತೀಯ ಭಾಷಾ ಲಿಪ್ಯಂತರಣ ವ್ಯವಸ್ಥೆಯನ್ನು ರೂಪಿಸಿಕೊಳ್ಳಬಹುದು. ಪಠ್ಯಗಳನ್ನು ಒಂದು ಭಾರತೀಯ ಲಿಪಿಯಿಂದ ಇನ್ನೊಂದು ಲಿಪಿಗೆ ಪರಿವರ್ತನೆ ಮಾಡುವ ಲಿಪ್ಯಂತರಣ ತಂತ್ರಾಂಶಗಳು ಈಗಾಗಲೇ ಮುಕ್ತವಾಗಿ/ಖಾಸಗಿಯಾಗಿ/ಸಮುದಾಯಗಳಲ್ಲಿ ಲಭ್ಯವಿವೆ. ಈ ತಂತ್ರಾಂಶಗಳಲ್ಲಿ ಇರಬಹುದಾದ ಲಿಪ್ಯಂತರಣದ ಚಿಕ್ಕಪುಟ್ಟ ಲೋಪಗಳನ್ನು ಸರಿಪಡಿಸಿದರೆ, ಕನಾರ್ಟಿಕದ ಎಲ್ಲ ಜಾಲತಾಣಗಳಲ್ಲಿ ಈ ವ್ಯವಸ್ಥೆಯನ್ನು ನೀಡಬಹುದು. ಇದರ ಪ್ರಕಾರ, ಜಾಲತಾಣಗಳಲ್ಲಿ ಕನ್ನಡದ ಲಿಪಿ ಇರುವ ಕಡೆಗಳಲ್ಲಿ ಅನ್ಯಭಾಷಿಗರು ತಮ್ಮ ಆಯ್ದುಯ ಭಾಷೆಯ ಲಿಪಿಯನ್ನು ಆಯ್ದು ಮಾಡಿಕೊಳ್ಳಬಹುದು. ಇದು ಅನ್ಯ ಭಾಷಿಗರಿಗೆ ಕನ್ನಡವನ್ನು ಕೆಲಿಸುವ ಪರೋಕ್ಷ ವಿಧಾನವೂ ಆಗುತ್ತದೆ.

೮.೨ ಅನ್ನೆನ್‌ ಸ್ವಯಂ ಅನುವಾದದ ಯತ್ನ

೮. ಜಾಲತಾಣಗಳ ಪುಟಗಳನ್ನು ಅಲ್ಲಲ್ಲೇ ಅನುವಾದಿಸಲು ಅನುಕೂಲ ಮಾಡಿಕೊಡುವ ಗೋ ಟ್ರಾನ್ಸ್‌ಲೇಟ್ ಎಂಬ ಕ್ರೋಮ್ ವಿಸ್ತರಣಾ ತಂತ್ರಾಂಶವನ್ನು ಭಾರತ ಸರ್ಕಾರದ ಸಂಸ್ಥೆಯಾದ ಸಿ-ಡಾಕ್‌ ಅಭಿವೃದ್ಧಿಪಡಿಸಿದೆ (https://www.cdac.in/index.aspx?Eid=ev_corp_gist_go_translate). ಈ ತಂತ್ರಾಂಶವು ಕನ್ನಡದ ಮಟ್ಟಿಗೆ ಕೆಲಸ ಮಾಡುವುದೇ ಎಂದು ಪರಿಶೀಲಿಸಿ ಇದನ್ನು ಕೊಡ ಮಾಡಿದರೆ ಕನ್ನಡದ ಎಲ್ಲ ಪಠ್ಯಗಳನ್ನೂ ಅವರವರ ಆಯ್ದುಯ ಭಾಷೆಗೆ ಅನುವಾದಿಸಿಕೊಂಡು ಓದುವುದು ಸಾಧ್ಯವಿದೆ.

೮. ಜಾಲತಾಣಗಳಲ್ಲೇ ಕನ್ನಡ ಅಕ್ಷರ ಜೋಡಣೆ ವ್ಯವಸ್ಥೆ

೮. ಜಾಲತಾಣಕ್ಕೆ ಭೇಟಿ ಕೊಟ್ಟಿ ಸಾರ್ವಜನಿಕರು ಯಾವುದೇ ಅಜೆಂ ಸಲ್ಲಿಕೆ (ದೂರು, ಹಿಮಾಳ್ಯಿತಿ, ಅಜೆಂ ಇತ್ಯಾದಿ) ಮಾಡುವಾಗ ಕನ್ನಡದಲ್ಲೇ ಅಕ್ಷರ ಜೋಡಿಸುವ ಅನುಕೂಲವು ಕನಾರ್ಟಿಕ ಸರ್ಕಾರದ ಜಾಲತಾಣಗಳಲ್ಲಿ ಇಲ್ಲವೇ ಇಲ್ಲ ಎಂದರೂ ತಪ್ಪಿಲ್ಲ. ಇಂಥ ತೇಲು-ಯುನಿಕೋಡ್-ವಚ್ಚಾಯಲ್-ಕನ್ನಡ/ಬಹುಭಾಷಾ-ಅನ್‌ಲೈನ್ ಕೇಲಿಮಣೆಯನ್ನು ಕೂಡಾ ಸಿಡ್ಯಾಕ್ ರೂಪಿಸಿದೆ. ಆದರೆ ಇದರಲ್ಲಿ ಕೇವಲ ಇನ್‌ಸ್ಕ್ರಿಪ್ಟ್ ಕೇಲಿಮಣೆ ಇರುವುದು ನವಗಳಾಕ ಸಾಕ್ಷರರಿಗೆ ಅನುಕೂಲಕರವಾಗಿಲ್ಲ. ಅದ್ದರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಈ ಕೇಲಿಮಣೆಯ ಮೂಲಸಂಕೇತ ಕಡತವನ್ನು ಪಡೆದು ಅದನ್ನು ಪ್ರೋನೆಟ್‌/ಕೆರಿಂಗ್ ಕೇಲಿಮಣೆಗೆ ತಕ್ಷಂತ ರೂಪಿಸಬೇಕು. ಈ ಬಗ್ಗೆಯೂ ಕನ್ನಡ ಐಟಿ ಕಾರ್ಯಕರ್ತರೂ ಕೆಲವು ತಂತ್ರಾಂಶಗಳನ್ನು ರೂಪಿಸಿದ್ದ ಅವುಗಳನ್ನು ವಿಶೇಷವಾಗಿ ಕನ್ನಡದ ಅಕ್ಷರ ಜೋಡಣೆಯು ಬಳಕೆದಾರ ಸ್ನೇಹಿಯಾಗಿದೆ. ಈ ಸಮುದಾಯ ಯತ್ನಗಳಿಂದ ರೂಪಿತವಾಗಿರುವುದನ್ನೂ ಸೂಕ್ತವಾಗಿ ಅಳವಡಿಸಿಕೊಂಡರೆ ಯಾವುದೇ ಜಾಲತಾಣದಲ್ಲಿ ಯಾರು ಬೇಕಾದರೂ, ತಕ್ಷಣವೇ ಕನ್ನಡದಲ್ಲೇ ಮಾಹಿತಿ ಸಲ್ಲಿಸಬಹುದು. ಕನಾರ್ಟಿಕ ಸರ್ಕಾರದ ಅಡಿಯಲ್ಲಿರುವ ಎಲ್ಲ ಜಾಲತಾಣಗಳಲ್ಲಿ ಈ ಬಗೆಯ ತೇಲು ಕೇಲಿಮಣೆಯನ್ನು ಇಲ್ಲಿ ಮಾದರಿಯಾಗಿ ಬಳಸಬಹುದು.

೧.೬ ಸಮಾಜತಾಣಗಳಲ್ಲಿ ಕನ್ನಡದ ಬಳಕೆ

- ಇದು ಸಮಾಜತಾಣಗಳ ಕಾಲ. ಹಲವು ಇಲಾಖೆಗಳು ಸಾರ್ವಜನಿಕ ಸಂಪರ್ಕ, ಗ್ರಾಹಕ ಸಂವಹನದ ದೃಷ್ಟಿಯಿಂದ ಫೇಸ್‌ಬುಕ್, ಟ್ವಿಟರ್ ಮುಂತಾದ ಸಮಾಜತಾಣಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿವೆ. ವಿಶೇಷವಾಗಿ ಸಂಚಾರ ಇಲಾಖೆ, ಪೋಲೀಸ್ ಇಲಾಖೆಗಳ ಸಮಾಜತಾಣಗಳು ತುಂಬಾ ಜನಪ್ರಿಯವಾಗಿವೆ. ಸಾರ್ವಜನಿಕರು ಫೇಸ್ ಬುಕ್ ಮೂಲಕವೂ ದೂರು ಸಲ್ಲಿಸಿ ಪರಿಹಾರ ಪಡೆದ ಉದಾಹರಣೆಗಳೂ ಇವೆ.
- ಈ ಹಿನ್ನೆಲೆಯಲ್ಲಿ ಸಮಾಜತಾಣಗಳಲ್ಲಿ ಕನ್ನಡದಲ್ಲಿ ಸಂದೇಶಗಳನ್ನು ಪ್ರಕಟಿಸುವ ವಿಧಕ್ಕೆ ಆದ್ಯತೆ ನೀಡಬೇಕು. ಸಮಾಜತಾಣದ ಸಂದೇಶಗಳು ಕನ್ನಡೆತರರಿಗೂ ಭಾರೀ ಪ್ರಮಾಣದಲ್ಲಿ ಅನ್ನಯವಾಗುವಂತಿದ್ದರೆ (ಸಂಚಾರ ಇಲಾಖೆ, ಪೋಲೀಸ್ ಇಲಾಖೆ), ಸದಾಕಾಲವೂ ತುರ್ತು ಸಂದೇಶಗಳನ್ನು ಬೀರುವ ಅವಶ್ಯಕತೆ ಇದ್ದರೆ ಮಾತ್ರ ಇಂಗ್ಲಿಷನಲ್ಲಿ ಸಂದೇಶಗಳನ್ನು ಪ್ರಕಟಿಸಬಹುದು. ಸರ್ಕಾರದ ವಿವಿಧ ಸಾರ್ವಜನಿಕ ಸೇವೆಗಳನ್ನು ಸಹಜವಾಗಿ ಪ್ರಕಟಿಸುವ ಎಲ್ಲ ಜಾಲತಾಣಗಳ ಸಮಾಜ ತಾಣಗಳಲ್ಲಿ ಕನ್ನಡದಲ್ಲಿ ಸಂದೇಶ ಇರಬೇಕು. ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಒಂದು ಪಟ್ಟಿಯನ್ನು ರೂಪಿಸಿ ಕೇವಲ ಕನ್ನಡ, ಕನ್ನಡ-ಇಂಗ್ಲಿಷ್ ದಿಂಬಾಷಾ ಸಂದೇಶ ಮತ್ತು ಕೇವಲ ಇಂಗ್ಲಿಷ್ ಸಂದೇಶ - ಹೀಗೆ ಯಾವ ಸಮಾಜ ತಾಣವು ಯಾವ ಸೂತ್ರ ಅನುಸರಿಸಬಹುದು ಎಂಬುದನ್ನು ಪ್ರಕಟಿಸಬಹುದು. ಈ ಪಟ್ಟಿಯನ್ನು ಅಗತ್ಯಕ್ಕೆ ಅನುಸಾರವಾಗಿ, ಸಮರ್ಥನೀಯ ಕಾರಣಗಳಿದ್ದರೆ ಬದಲಾಯಿಸಬಹುದು.
- ಸಮಾಜತಾಣಗಳನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬ ಬಗ್ಗೆ ಭಾರತ ಸರ್ಕಾರವು ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು (http://meity.gov.in/writereaddata/files/Approved%20Social%20Media%20Frame%20and%20Guidelines%20_2_.pdf) ಅನುಸರಿಸಬೇಕು.

ಗ.೧೦ ಮಾಹಿತಿ ಹಕ್ಕು ಕಾಯ್ದೆ ಮಾಹಿತಿಗಳು

೧. ರಾಜ್ಯ ಸರ್ಕಾರದ ಎಲ್ಲ ಜಾಲತಾಣಗಳಲ್ಲಿ ಸೂಕ್ತವಾಗಿ ತತ್ವಮಯಿಕಗೊಳಿಸಿದ ಮಾಹಿತಿ ಹಕ್ಕಿನಡಿ ನೀಡುವ ಮಾಹಿತಿಗಳನ್ನು ಯಾವುದೇ ವಿಳಂಬ ಮಾಡಿ ಸೂಕ್ತವಾಗಿ, ಪ್ರಮುಖವಾಗಿ ಪ್ರಕಟಿಸಬೇಕು. ಈ ಮಾಹಿತಿಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಮತ್ತು ಪರ್ಯಾಯ ಮಾಹಿತಿಯಾಗಿ ಇಂಗ್ಲಿಷಿನಲ್ಲಿ ಕೊಡಬಹುದು.

೧.೧೧. ಕನ್ನಡದಲ್ಲಿ ನಾಗರಿಕ ಸನ್ನಿದ್ಯ

೧. ಹಲವು ಜಾಲತಾಣಗಳಲ್ಲಿ ನಾಗರಿಕ ಸನ್ನಿದ್ಯ ದಾಖಲೆಯನ್ನು ಪ್ರಕಟಿಸಿದ್ದಾರೆ. ಆದರೆ ಬಹುತೇಕ ತಾಣಗಳಲ್ಲಿ ಇದಿಲ್ಲ. ನಾಗರಿಕರಿಗೆ ತಮ್ಮ ಕಚೇರಿಯು ನೀಡುವ ಸೇವೆ ಮತ್ತಿತರೆ ಮಾಹಿತಿಗಳ ಬಗ್ಗೆ ಒಂದು ಸಾಮಾಜಿಕ, ಕಾನೂನಾತ್ಮಕ ವಾಗ್ಘಾನವಾಗಿರುವ ಈ ನಾಗರಿಕ ಸನ್ನಿದನ್ನು ಕನ್ನಡದಲ್ಲಿ ಪ್ರಕಟಿಸುವುದನ್ನು ಕಡ್ಡಾಯ ಮಾಡಬೇಕು. ಅವಶ್ಯಕತೆ ಇದ್ದಲ್ಲಿ ಇದನ್ನು ಇಂಗ್ಲಿಷಿನಲ್ಲಿಯೂ ಪರ್ಯಾಯ ಮಾಹಿತಿಯಾಗಿ ಪ್ರಕಟಿಸಬಹುದು.

೧.೧೨. ಕನ್ನಡದಲ್ಲಿ ಈ-ಮೈಲ್ ಬಳಕೆ

೧. ಜಾಲತಾಣಗಳ ಮೂಲಕ ವ್ಯವಹರಿಸುವಾಗ ಮತ್ತು ಸಾಮಾನ್ಯ ಈ-ಮೈಲ್ ಸಂಪರ್ಕ ನಡೆಸುವಾಗ ಎಲ್ಲವೂ ಮುದ್ರಿತ ದಾಖಲೆಗಳಲ್ಲಿ ಅನುಸರಿಸಬೇಕಾದ ನಿಯಮದಂತಯೇ ಕನ್ನಡದಲ್ಲಿ ವ್ಯವಹರಿಸಬೇಕು.

ಒ.೧೨ ಕನ್ನಡದಲ್ಲಿ ಟೆಂಡರ್‌ಗಳು

೧. ಸರ್ಕಾರಿ ತಾಣಗಳಲ್ಲಿ ಟೆಂಡರ್ ಪ್ರಕಟಣೆಯು ಒಂದು ಮುಖ್ಯ ಚಟುವಟಿಕೆ. ಹಲವಾರು ತಾಣಗಳು ಸ್ತ್ರೀಯವಾಗಿದ್ದರೆ ಅದಕ್ಕೆ ಟೆಂಡರ್‌ಗಳ ಪ್ರಕಟಣೆಯೇ ಕಾರಣ ಎಂಬ ಮಾತ್ರಾ ಇದೆ. ಸರ್ಕಾರಕ್ಕೆ ವಿವಿಧ ಬಗೆಯ ಉತ್ಪನ್ನ ಮತ್ತು ಸೇವೆಗಳನ್ನು ನೀಡುವವರಿಗೆ ಈ ಪ್ರಾಟ ತುಂಬಾ ಮುಖ್ಯ. ಈಗ ರಾಜ್ಯ ಸರ್ಕಾರವೂ ಇ-ಪ್ರೋಕ್ರೊಮೆಂಟನ್ನು ಜಾರಿಗೊಳಿಸಿದೆ (<https://eproc.karnataka.gov.in/eportal/index.seam>). ಆದರೆ ಇಲ್ಲಿ ಕನ್ನಡದ ಅನುಷ್ಠಾನ ತುಂಬಾ ತೊಡಕಿನ ಸಂಗತಿಯೂ ಹೌದು. ಟೆಂಡರ್‌ಗಳನ್ನು ಕನ್ನಡೇತರರೂ ಓದಬೇಕಾಗುತ್ತದೆ. ಇಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸೂಕ್ತ ಅಧ್ಯಯನ ನಡೆಸಿ ಯಾವ ಬಗೆಯ ಟೆಂಡರ್‌ಗಳನ್ನು ದಿಝಾಫೆ (ಕನ್ನಡ - ಇಂಗ್ಲಿಷ್)ನಲ್ಲಿ ಕೂಡಬೇಕು ಎಂದು ನಿರ್ದರ್ಶಿಸಿ ಪಟ್ಟಿಕರಣ ಮಾಡಬೇಕು. ಇಂಥ ಟೆಂಡರ್‌ಗಳನ್ನು ಸಾರ್ವಜನಿಕ ಮಾಹಿತಿಗಳ ನಡುವೆ ಪ್ರಕಟಿಸಿದೆಯೇ ಪ್ರತ್ಯೇಕವಾಗಿ ಪ್ರಕಟಿಸುವುದು ಕಡ್ಡಾಯ.
೨. ಜಾಲತಾಣವನ್ನು ರೂಪಿಸುವ ಸಂಸ್ಥೆಗಳಲ್ಲಿ ಕನ್ನಡ ಬಿಳಿ ಕನ್ನಡಿಗ ತಂತ್ರಜ್ಞರು ಇದ್ದಾರೆಯೇ? ಕನ್ನಡದಲ್ಲಿ ಪಠ್ಯವನ್ನು ಓದಬಲ್ಲ, ಕನ್ನಡ ಪದ್ದ ಕನ್ನಡದ ಶೀರ್ಷಿಕೆಗಳನ್ನು ಡಿಟಿಪಿ ಮಾಡಬಲ್ಲ ಕನ್ನಡಿಗರು ಇದ್ದಾರೆಯೇ ಎಂಬುದನ್ನು ಖಚಿತ ಪಡಿಸಿ ಹೊಳ್ಳಬೇಕು. ಕನ್ನಡ ಜಾಲತಾಣ ರೂಪಿಸುವ ಹಿನ್ನೆಲೆಯಲ್ಲಿ ಸರ್ಕಾರವು ಕನ್ನಡಿಗ ತಜ್ಞರಿರುವ ಸೇವಾ ನೀಡಿಕೆ ಸಂಸ್ಥೆಗಳಿಗೆ ಆದ್ಯತೆ ನೀಡುವುದನ್ನು ಪರಿಶೀಲಿಸಬಹುದು.

೨. ಶಿಷ್ಟತೆ ಹೊಂದಿರುವ
ಪಕರೂಪ ಮಾಹಿತಿ ವ್ಯವಸ್ಥೆ

ಉ.ಗ. ಸಿಂಹಾಸ್ ಶಿಕ್ಷಣ, ತರಬೇತಿ

೧. ರಾಜ್ಯ ಸರ್ಕಾರದ ಜಾಲತಾಳಿಗಳನ್ನು ನ್ಯಾಪನಲ್ ಇನ್‌ಫರ್ಮಾಂಟ್‌ಸ್ ಸೆಂಟರ್‌ನ ಪ್ರಾದೇಶಿಕ ವಿಭಾಗ ಅಥವಾ ಖಾಸಗಿ ಜಾಲತಾಳಿ ಎನ್ಯಾಸ ಸಂಸ್ಥೆಗಳು ರೂಪಿಸುತ್ತವೆ. ಈವರೆಗೂ ಎಚೋಟಿಎಂಎಲ್ ಆಧಾರಿತ ಮತ್ತು ಪ್ರತಿಯೊಂದೂ ಮಾಹಿತಿಗೂ ಒಂದೊಂದು ಪುಟವನ್ನು ರೂಪಿಸಿ ಕೊಂಡಿಹಾಕುವ ಸಾಂಪ್ರದಾಯಿಕ ವ್ಯವಸ್ಥೆಯು ಚಾಲ್ತಿಯಲ್ಲಿರುವುದು ಕಂಡುಬಂದಿದೆ. ಆದರೆ ಈಗ ಲ್ಯಾಂಪ್ (ಲಿನಕ್ಸ್, ಅಪಾಚೆ, ಎಂಎಸ್‌ಎಲ್, ಪಿಎಚ್‌ಪಿ) ಆಧಾರಿತ, ಸ್ಪ್ಲಾಟಂಟ ಮತ್ತು ಮುಕ್ತ ತಂತ್ರಾಂಶಗಳೂ ಆಗಿರುವ ವಸ್ತುವಿಷಯ ನಿರ್ವಹಣಾ ತಂತ್ರಾಂಶಗಳು (ಕಂಟಂಟ್ ಮ್ಯಾನೇಜ್ ಮೆಂಟ್ ಸಾಪ್ರೋಗಳು-ಸಿಂಹಾಸ್) ವಿಶ್ವದಾದ್ಯಂತ ಜನಪ್ರಿಯವಾಗಿವೆ. ಈ ತಂತ್ರಜ್ಞಾನವು ಹೆಚ್ಚಿನ ಸುರಕ್ಷತೆಯನ್ನು ಹೊಂದಿರುವುದನ್ನೂ ಸಮೀಕ್ಷೆಗಳು ಖಚಿತ ಪಡಿಸಿವೆ. ಈ ಕುರಿತು ಒಂದು ಸ್ಪ್ಲಾಟಂಟ ತಂತ್ರಾಂಶ ಪಟ್ಟಿಯನ್ನೇ ರೂಪಿಸಿ ಪ್ರಕಟಿಸಲಬಹುದು.
೨. ವಡೋಪ್‌ಸ್, ರುಖೂಮ್ಹಾ, ದುಪಲ್ ಇತ್ಯಾದಿ ಹೆಸರುಗಳಲ್ಲಿರುವ ಈ ತಂತ್ರಜ್ಞಾನವು ಸಾಂಪ್ರದಾಯಿಕ ಜಾಲತಾಳಿಗಳಿಂತ ಹಲವು ಪಟ್ಟಿ ಹೆಚ್ಚಿದ್ದ ದಷ್ಟ. ಉದಾಹರಣೆಗೆ ಎಚೋಟಿಎಂಎಲ್ ಪುಟಗಳ ವ್ಯವಸ್ಥೆಯಲ್ಲಿ ಒಂದೊಂದು ಪ್ರಕಟಣೆಯನ್ನೂ ಪ್ರತ್ಯೇಕವಾಗಿ ರೂಪಿಸಿ ಅದನ್ನು ನಿರ್ದಿಷ್ಟವಾದ ಪುಟಕ್ಕೆ ಜೋಡಿಸುವ ಕೆಲಸವನ್ನು ನಿರ್ವಣ ತಂತ್ರಜ್ಞರೇ ಮಾಡಬೇಕಾಗುತ್ತದೆ. ಇದಕ್ಕಾಗಿ ಹಲವು ಇಲಾಖೆಗಳು ಬಾಹ್ಯ ಜಾಲತಾಳಿ ನಿರ್ವಾಹಕರನ್ನೇ ಅವಲಂಬಿಸಿವೆ. ಈ ಸನ್ನಿಹಿತವನ್ನು ‘ವಂಡರ್ ಲಾಕ್’ ಎಂದು ಕರೆಯುತ್ತಾರೆ. ಒಂದೊಂದು ಪುಟವನ್ನು ಪ್ರಕಟಿಸುವಾಗ, ಒಂದೊಂದು ತಪ್ಪನ್ನೂ ತಿದ್ದುವಾಗ ಇಲಾಖೆಗಳು ಈ ನಿರ್ವಾಹಕರನ್ನೇ ಬೇಡಿಕೊಳ್ಳುವ ವ್ಯವಸ್ಥೆಯಿಂದಾಗಿಯೇ ಸರ್ಕಾರದ ಹಲವು ತುರ್ತು ಪ್ರಕಟಣೆಗಳೂ ಅತೀ ವಿಳಂಬವಾಗಿ ಪ್ರಕಟವಾಗುತ್ತಿವೆ. ಕೆಲವು ಜಾಲತಾಳಿಗಳನ್ನು ಈ ಸೇವಾ ನೀಡಿಕೆದಾರರು ಕೇಲಿ ಹಾಕಿ ರವಸ್ಯ ಪದವನ್ನು ಇಟ್ಟಿಕೊಂಡಿರುವುದನ್ನು ಪ್ರಾಧಿಕಾರವೇ ಗಮನಿಸಿರುವುದನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು.
೩. ಆದರೆ ಸ್ಪ್ಲಾಟಂಟ ಸಿಂಹಾಸ್‌ಗಳು ಈ ಬಗೆಯ ಬಂಧನದಿಂದ ಇಲಾಖೆಗಳಿಗೆ ಮುಕ್ತ ನೀಡುತ್ತವೆ. ಹೀಗೆ ತಂತ್ರಜ್ಞರಲ್ಲಿರುವರೂ ಕೆಲವೇ ಗಂಟೆಗಳಲ್ಲಿ ಕಲಿಯಬಹುದಾದ

ಜಾಲತಾಣ ನಿರ್ವಹಣೆಯ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತರಬೇತಿಗಳನ್ನು ವಿರುದ್ಧಿಸಬೇಕು. (ಈ ತರಬೇತಿಗಳಲ್ಲಿ ಸ್ವತಂತ್ರ ಮತ್ತು ಮುಕ್ತ ತಂತ್ರಾಂಶಗಳ ಬಳಕೆಯ ಬಗ್ಗೆಯೂ ವಿಷಯಗಳನ್ನು ಸೇರಿಸಿಕೊಳ್ಳಲಿದ್ದರೂ). ಈ ತರಬೇತಿಗಳಿಗೆ ಕನ್ನಡ ಭಾಷೆಯನ್ನು ಬಲ್ಲ ಸಿಎಂಎಸ್ (ವಡೋಎಪ್ರೆಸ್, ರುಮಾನ್ಯ, ದ್ರುಪಳ್ಳಿ ಇತ್ಯಾದಿ) ತಜ್ಞರನ್ನು ಕರೆಸಿ ತರಬೇತಿ ನೀಡಬೇಕು. ಈ ಕುರಿತ ಹಲವು ಮಾರ್ಗದರ್ಶಿಗಳು ಪ್ರಸ್ತುತಿಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಈ-ಆಡಳಿತದ ಧನಸಹಾಯ ದೊಂದಿಗೆ ಪ್ರಕಟಿಸಬೇಕು.

೨.೨. ದತ್ತಾಂಶ ನಿರ್ವಹಣೆ ಮತ್ತು ಡಾಟಾ ವಿಭಾಗದಲ್ಲಿನ ಕಾರ್ಯ

೧. ದತ್ತಾಂಶ ನಿರ್ವಹಣೆ ಎಂಬುದು ಈಗ ವಿಶ್ವದಾದ್ಯಂತ ಹೆಚ್ಚಿನ ಮಾನ್ಯತೆ ಪಡೆದ ಅನ್ವಯಿಸುತ್ತಿರುವ ಚಟುವಟಿಕೆ. ಭಾರತ ಸರ್ಕಾರವು ಈಗ ದತ್ತಾಂಶಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿ ಕೊಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯ ಸರ್ಕಾರಗಳು ಈ ನಿಟ್ಟನಲ್ಲಿ ಹೆಚ್ಚಾಗಿ ಕಾರ್ಯಪ್ರವೃತ್ತತಾಗಿಲ್ಲ. ಕನಾರಟಕ ಸರ್ಕಾರವು ಮುಕ್ತ ದತ್ತಾಂಶ ಅಭಿಯಾನದಲ್ಲಿ ಪಾರ್ಶ್ವ ಭೇದಿದೆ. ಕೇವಲ ಪಿಡಿವಾರ್ಥಿ ಆಧಾರಿತ ಪ್ರಸ್ತಕಗಳಲ್ಲಿ ಇರುವ ಅಂತಿಮ ಅಂಶಗಳನ್ನು ಸಾರ್ವಜನಿಕರು ವಿಶೇಷಿಸುವುದು ಕಷ್ಟ ಅಲ್ಲದೆ ಹಲವು ಸಾಮಾಜಿಕ, ಆರ್ಥಿಕ ಸಂಶೋಧನೆಗಳಲ್ಲಿ ಈ ದತ್ತಾಂಶಗಳನ್ನು ತಮ್ಮ ಸಂಶೋಧನೆಗಳಿಗೆ ಬಳಸಿಕೊಂಡು ಅಮೂಲ್ಯವಾದ ಹೊಸ ಫಲಿತಾಂಶಗಳನ್ನು ನೀಡುವ ಸಾಧ್ಯತೆ ಇದೆ. ಸಮುದಾಯಗಳೊಂದಿಗೆ ಅಭ್ಯರ್ಥಿಗಳ ಗಳನ್ನು ಮಾಡುತ್ತಿರುವ ಸರ್ಕಾರವು ಸಮುದಾಯಗಳೊಂದಿಗೆ ದತ್ತಾಂಶಗಳನ್ನೂ (ಸಾರ್ವಜನಿಕವಾಗಿ ಹಂಚಿಕೊಳ್ಳಬಹುದಾದ) ಹಂಚಿಕೆ ಮಾಡಿಕೊಂಡರೆ ತಪ್ಪಿಲ್ಲ.
೨. ಈ ದತ್ತಾಂಶಗಳಲ್ಲಿ ಕನ್ನಡವೇ ಇರುವಂತೆ ನೋಡಿಕೊಳ್ಳುವುದು ಸಾಧ್ಯವಿದೆ. ದತ್ತಾಂಶಗಳನ್ನು ರೂಪಿಸಿ ಅದನ್ನು ಮರುಪಡಿಯುವ ಪ್ರಕ್ರಿಯೆಗಳಲ್ಲಿ ಕನ್ನಡವೇ ಇರುವಂತೆ ನೋಡಿಕೊಳ್ಳಬೇಕು. ಇದು ಅತ್ಯಂತ ತಳಮಟ್ಟದ ಮಾಹಿತಿ ಸಂಕಯ ನಿರ್ವಹಣೆಯಲ್ಲಿ ಕನ್ನಡದ ಬಳಕೆಯನ್ನು ಪ್ರೋತ್ಸಾಹಿಸುತ್ತದೆ.
೩. ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟೆಲಿಜನ್ಸ್) ಮತ್ತು ನ್ಯಾರಲ್ ಜಾಲ ಗಳಲ್ಲಿ ಕನ್ನಡದ ಬಳಕೆಯಾಗಬೇಕು. ಈ ಬಗ್ಗೆ ಅನುಭವೀ ತಜ್ಞರ ಮಾರ್ಗದರ್ಶನ ಪಡೆಯಬಹುದು.
೪. <http://data.gov.in> ಮಾದರಿಯಲ್ಲಿ ಕನಾರಟಕದ್ದೇ ಡೇಟಾ ಪ್ರೋಟೋಕೋಲ್ ಮೂಲಕ ಮುಕ್ತ ಮಾಹಿತಿಯನ್ನು ಜನರಿಗೆ ನೀಡಿ, ಸಮುದಾಯ ಅನ್ವಯ/ಆರ್ಥಿಕಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಮುಂದಾಗಬೇಕು. ಇದರಿಂದ ಸರ್ಕಾರ ಮತ್ತು ಸಾರ್ವಜನಿಕರಿಗೆ ಬೇಕಿರುವ ತಂತ್ರಾಂಶ ಅಭಿವೃದ್ಧಿಗೆ ಬೆಂಬಲ ನೀಡಿದಂತಾಗುತ್ತದೆ.
೫. ಒಡಿಸ್ಸು ರಾಜ್ಯ ಸರ್ಕಾರವು ಇತ್ತೀಚೆಗೆ ತನ್ನೆಲ್ಲ ಸಮಾಜಿಕ ಜಾಲತಾಣದ ಮಾಹಿತಿ ಗಳನ್ನು ಮುಕ್ತ ಪರವಾನಗಿ ಅಡಿ (ಕ್ರಿಯೇಟಿವ್ ಕಾರ್ಪೊರೇಷನ್) ಬಿಡುಗಡೆ

ಮಾಡಿರುವಂತೆ, ಕನಾರಟಕವೂ ಮಾಹಿತಿಯನ್ನು ಹಂಚಿಕೊಂಡಲ್ಲಿ ಮಾಹಿತಿ ಪ್ರಸರಣ ಮಾಡಲು ಮತ್ತು ಅದನ್ನು ವಿಕಸಿಸಿದ್ದಿಯ ಇತ್ಯಾದಿ ವಿಶ್ವಕೋಶಗಳಲ್ಲಿನ ಮಾಹಿತಿಯ ಉಲ್ಲೇಖಗಳನ್ನಾಗಿ ಬಳಸಲು ಸಾಧ್ಯವಾಗುತ್ತದೆ. ಕನಾರಟಕವೂ ಮುಕ್ತ ಮಾಹಿತಿ, ತಂತ್ರಾಂಶ, ತಂತ್ರಜ್ಞಾನ ಇತ್ಯಾದಿಗಳ ಬೆಳವಣಿಗೆಗೆ ಮಾದರಿ ರಾಜ್ಯವಾಗುತ್ತದೆ.

೨.೨. ಸಂಬಂಧಿಸಿದ ಜಾಲತಾಣಗಳ ಪಟ್ಟಿ

೧. ಸರ್ಕಾರಿ ಜಾಲತಾಣಗಳಲ್ಲಿ ಇರಲೇಬೇಕಾದ ಇನ್ನೊಂದು ಅಂಶವೆಂದರೆ, ಸಂಬಂಧಿತ ಜಾಲತಾಣಗಳ ಕೊಂಡಿಗಳು. ಒಂದೆಡೆ ಮೇಲಿನ ಹಂತದಲ್ಲಿ ಇರುವ ಕಚ್ಚೇರಿಗಳ ಜಾಲತಾಣಗಳು, ಇನ್ನೊಂದರೆ ಈ ಜಾಲತಾಣವನ್ನು ಪ್ರತಿನಿಧಿಸುವ ಕಚ್ಚೇರಿಯ ಕೆಳಗಿನ ಹಂತಗಳಲ್ಲಿ ಇರುವ ಕಚ್ಚೇರಿಗಳ ಜಾಲತಾಣಗಳು – ಹೀಗೆ ವರಡೂ ದಿಕ್ಕಿನಲ್ಲಿ ಬೆಳೆಯುವ ಪಟ್ಟಿಯನ್ನು ಕೊಡಬೇಕು. ಆಗ ಸಾರ್ವಜನಿಕರಿಗೆ ಪ್ರತಿಯೊಂದೂ ವಿಭಾಗಕ್ಕೆ ಸಂಬಂಧಿಸಿದ ಜಾಲತಾಣಗಳನ್ನು ಒಂದೇ ಹಂತದಲ್ಲಿ ವೀಕ್ಷಿಸುವುದಕ್ಕೆ ಸಾಧ್ಯವಿದೆ.
೨. ಕರ್ನಾಟಕ ಸರ್ಕಾರದ ಮಹಾದ್ವಾರ ಎಂದೇ ಕರೆಯಬಹುದಾದ karnataka.gov.inನಲ್ಲಿ ಈ ಜಾಲತಾಣಗಳ ಪಟ್ಟಿಯನ್ನು ಮರ-ಕೊಂಬೆ ವಿನ್ಯಾಸದಡಿ (ಇಂಡೆಸ್‌ಟ್ರೀ) ಕೊಡಬೇಕು. ಈಗಿರುವ ವಿಷಯವಾರು ಪಟ್ಟಿಯನ್ನು ಕೊಡುವುದನ್ನೂ ನಿಲ್ಲಿಸಕೂಡು.

೨.೪ ಸಿಬ್ಬಂದಿಗಳ ಪ್ರವೇಶ ಮತ್ತು ಇತರೆ ಮಾಹಿತಿಗಳು

೧. ಹಲವು ಜಾಲತಾಣಗಳಲ್ಲಿ ಆಯಾ ಕಚೇರಿಯ ಅಧಿಕಾರಿ-ಸಿಬ್ಬಂದಿ ವರಗೆದವರು ಕೂಡಾ ತಂತಮ್ಮ ಆನೋಲೈನ್ ಕಾರ್ಯಗಳಾಗಿ ಲಾಗಿನ್ ಆಗಬೇಕಾದ ಅನಿವಾರ್ಯತೆಯೂ ಇರಬಹುದು. ಇಂಥ ಆಡಳಿತಾತ್ಮಕ ಒಳಪ್ರವೇಶದ ಕೊಂಡಿಗಳನ್ನು ಆದಮ್ಮೆ ರಹಸ್ಯವಾಗಿ ಮತ್ತು ಸಂಕೇತಾತ್ಮಕವಾಗಿ (ಎನ್‌ಕ್ರಿಪ್ಟ್‌ಡ್ಯೂ ಯುಆರ್‌ಎಲ್ / ಹಿಡನ್‌ ಯುಆರ್‌ಎಲ್) ನೀಡುವುದೇ ಹೆಚ್ಚು ಸೂಕ್ತ. ಈಗ ಇರುವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಹಾಕ್ ಮಾಡುವ ಸಾಧ್ಯತೆ ಹೆಚ್ಚಾಗಿದೆ. ರಹಸ್ಯ ಮತ್ತು ಸಂಕೇತಪಡಗಳಿರುವ ಪ್ರಟಿಗಳಿಂದಲೇ ಈ ಸಿಬ್ಬಂದಿ ಪ್ರವೇಶವನ್ನು ನಿರ್ಬಂಧಿಸಿದರೆ, ಅತಿಕ್ರಮ ಪ್ರವೇಶವನ್ನೂ ನಿಯಂತ್ರಿಸಬಹುದು. ಈ ಬಗೆಯ ಪ್ರವೇಶಾವಕಾಶಗಳನ್ನು ಸಾರ್ವಜನಿಕರಿಗೂ ಕಾಣುವಂತೆ ಇಟ್ಟರೆ, ಸಹಜವಾಗಿಯೇ ಅನಧಿಕೃತ ಲಾಗಿನ್ ಯಿತ್ತುಗಳು ನಡೆಯುವ ಸಾಧ್ಯತೆ ಇದೆ.
೨. ಎಲ್ಲಾ ಜಾಲತಾಣಗಳೂ ಈಗಾಗಲೇ ಅಧಿಸೂಚಿತವಾಗಿರುವಂತೆ ಸರ್ಕಾರದ ಅನುಮೋದಿತ ಸುರಕ್ಷಾ ದೃಢೀಕರಣ ಸಂಸ್ಥೆಗಳಿಂದ ದೃಢೀಕರಣ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದ್ದು ಇದೂ ಸೇರಿದಂತೆ ಸುರಕ್ಷತೆ, ತಾಂತ್ರಿಕ ಸುಲಭ ಗ್ರಾಹಕತೆ ಮುಂತಾದ ಪಾಲನಾ ಅಂಶಗಳನ್ನು ಇ-ಆಡಳಿತವು ಕ್ರೋಡೀಕರಿಸಿ ಹೊಸ ಮಾರ್ಗದರ್ಶಿಕೆ ಸೂತ್ರಗಳನ್ನು ಬಿಡುಗಡೆ ಮಾಡಬೇಕು.
೩. ಸರ್ಕಾರೀ ಜಾಲತಾಣಗಳಲ್ಲಿ ಬಳಸುವ ಮ್ಯಾಪ್‌ಗಳಿಗೆ ಓಪನ್ ಸ್ಟ್ರೀಟ್ ಮ್ಯಾಪ್ ಬಳಸಬೇಕು. (<https://openstreetmap.org>).

I.II ಏಕಪುಟ-ಸರ್ವ ಸಾಮಾನ್ಯ ಮಾಹಿತಿ ವ್ಯವಸ್ಥೆ

1. ಕನಾರ್ಚಿಕ ಸರ್ಕಾರದ ಎಲ್ಲ ಇಲಾಖೆಗಳ ಎಲ್ಲ ಸುತ್ತೋಲೆಗಳು ಒಂದೇ ಕಡೆಯಲ್ಲಿ. ತತ್ವಾಮ್ಯಾಯಿಕವಾಗಿ ಕನ್ನಡದಲ್ಲಿ ಸಿಗುವ ಒಂದು ವ್ಯವಸ್ಥೆಯನ್ನು ಆರಂಭಿಸಬೇಕು. ಇದನ್ನು DPARನಲ್ಲಿ ಹಾಕಬಹುದು. ಹೊಸ ಸುತ್ತೋಲೆ, ಕಾಯ್ದು, ಮನೂದೆ ಗಳನ್ನೆಲ್ಲ ಇಲ್ಲಿ ಇಲಾಖಾವಾರು ಪ್ರಕಟಿಸಬೇಕು. ಇದರಿಂದ ಸಾರ್ವಜನಿಕರಿಗೆ ಹೊಸ ಬೆಳವಣಿಗೆಗಳ ಬಗ್ಗೆ ಒಂದೇ ಕಡೆ ಮಾಹಿತಿ ಸಿಗುತ್ತದೆ. ಇದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕೀ ಎಲ್ಲ ಜಾಲತಾಣಗಳಲ್ಲೂ ಸಮಾನ ತಂತ್ರಜ್ಞಾನ ಬಳಸಿ ತನ್ನಿಂತಾನೇ ಪ್ರಕಟವಾಗುವಂತೆ ಮಾಡಬಹುದು. (ಕೊನೆ ಪಕ್ಷ ಗೂಗಲ್ ಹಾಳೆಯಲ್ಲಿ ಪ್ರಕಟಿಸುವ ವ್ಯವಸ್ಥೆಯನ್ನಾದರೂ ಮಾಡಬಹುದು) ಆಗ ಎಲ್ಲ ಇಲಾಖೆಯವರೂ ಪ್ರತಿದಿನವೂ ಈ ಸುತ್ತೋಲೆಗಳ ಪಟ್ಟಿಯನ್ನು ಯುಆರ್‌ಲೋ ಸಹಿತ ಇಲ್ಲಿ ಪ್ರಕಟಿಸಿದರೆ ಸಾಕು. ಇದಕ್ಕಾಗಿ ಒಂದು ಪ್ರಟಿ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸಬಹುದು. ಪ್ರತಿಯೊಂದೂ ಇಂಥ ಪ್ರಕಟಣೆಯನ್ನು ಈ ಫಟಕಕ್ಕೆ ಪ್ರಕಟಣೆಗಾಗಿ ನೀಡುವ ಒಂದು ರೂಫಿಯನ್ನು ಜಾರಿಗೊಳಿಸಬೇಕು.
2. ಸರ್ಕಾರದ ದೂರವಾಣಿ ಸಂಖ್ಯೆಗಳು, ಸಂಪರ್ಕ ವಿಭಾಗಗಳು, ಅಧಿಕಾರಿ ವರ್ಗ, ಆಡಳಿತ ವ್ಯವಸ್ಥೆಯ ಸಿಬ್ಬಂದಿ- ಹೀಗೆ ಎಲ್ಲಾ ಮಾಹಿತಿಗಳನ್ನು ಪ್ರತ್ಯೇಕವಾಗಿ ಸಮಾನ ರೂಪದಲ್ಲಿ ಪ್ರಕಟಿಸಬೇಕು. ಇವೂ ಹೊಡ ಒಂದೇ ಕಡೆ ಸಿಗುವಂತೆ ಮಾಡುವುದು ಸಾಧ್ಯವಿದೆ. ವಿವಿಧ ಜಾಲತಾಣಗಳ ಯುಆರ್‌ಲೋಗಳನ್ನು ಮಾಡುಕಿ, ಅದರೊಳಗೆ ಹೆಸರುಗಳನ್ನು ಮಾಡುಕುವುದಲ್ಲದೆ, ಹೀಗೆ ಸಂಚಯಿತ ಪುಟದಲ್ಲೂ ಮಾಹಿತಿ ಸಿಕ್ಕಿದರೆ ಹೆಚ್ಚಿನ ಪಾರದರಶಕೆ ಬರುತ್ತದೆ. ಈ ವರದಿಯಲ್ಲಿ ನಮೂದಿತವಾದ ಕ್ಲೋಡೀಕ್ಯೂಟ ಮಾಹಿತಿಗಳ ಪಟ್ಟಿ ಹೀಗಿದೆ:
 ೧. ವಿವಿಧ ಇಲಾಖೆಗಳ ಎಲ್ಲಾ ಆಪ್ರಾಗ್ಯ ಪಟ್ಟಿ
 ೨. ಇಲಾಖಾವಾರು ವಿಭಾಗಗಳ ಪಟ್ಟಿ
 ೩. ಇಲಾಖಾವಾರು ಮಾಹಿತಿಕ ವರದಿಗಳ ಪಟ್ಟಿ
 ೪. ಇಲಾಖಾವಾರು ವಾರ್ಷಿಕ ವರದಿಗಳ ಪಟ್ಟಿ

- iii. କୁ ବଗେଯ କେଂଠିକ୍ରତ ମାହିତି ପୃଷ୍ଠାବନ୍ଦୁ ତେରେଯୁପୁଦର ଜୋତେଗେ ଆଯା ଜାଲତାଣଗଳ୍ଲୀ କୂଡା ଇହେ ମାହିତିଯି ଏକାଳକ୍ଷେ ଶିଗୁଵଣିରବେକୁ.
ଏରଷା କଢ଼େ କାଲୁବ ମାହିତିଯନ୍ତ୍ର ବିଧେ କଢ଼ତଦ ମୂଲକ ନିର୍ଣ୍ଣାପିନ୍ତ ଗୋପନୀୟ କାଳକ୍ଷେତ୍ରରେ ଥିଲା.
- iv. କନ୍ଦୁଦ ଅଭିଵୃଦ୍ଧ ପ୍ରାଚୀକାରଦ ଵତ୍ତିଯିଠିଦ ବିଧିରେ ସମ୍ବନ୍ଧିତ ମାହିତିଗଳ କୁରିତୁ ଆମୋଲାଗ୍ରେ ଚିଂତନେ ଆଗବେଳିକିମ୍ବା ଅଲ୍ଲାଦେ, ଏବିଧ ଜାଲତାଣଗଳ ଆନତରିକ ତଂତ୍ରାଂଶ ମୁଖ୍ୟ କୋଇଠିଙ୍ଗ ଏଲ୍ଲାବୁର ଏକରାପଦଲ୍ଲୀଦ୍ଵାରେ ମାତ୍ର କୁ ମାହିତିଗଳ ଅଂତର୍ର ତାଣ କୋଟିକୋଟିବିକେ ସାଧ୍ୟ କୁ ବଗେ ବିଧେ କାଳକ୍ଷେତ୍ରରେ ଥିଲା କରେମୁ ମୋକ୍ତ ତାଂତ୍ରିକ ପରିକାର କଂଦୁକୋଳ୍ପିବେକୁ.

೨.೬ ಕನಾರಟಕ ಆಪ್ ತಾಣ

೧. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಬಗೆಬಗೆಯ ಆಪ್‌ಗಳನ್ನು ಗೂಗಲ್ ಪ್ಲೇಸ್‌ಸ್ಟೋರ್‌ನಲ್ಲಿ ಪ್ರತಿಸಿಹಿಸೆ. ಇವುಗಳನ್ನು ಸಾಮಾನ್ಯವಾಗಿ ಪ್ಲೇಸ್‌ಸ್ಟೋರ್‌ನಲ್ಲಿ ಮುದುಕೆ ಸ್ಥಾಪಿಸಿಕೊಳ್ಳುವ ವ್ಯವಸ್ಥೆ ಇದ್ದೇ ಇದೆ. ಕನಾರಟಕದ ಸಾರ್ವಜನಿಕರಿಗೆ ಇವೆಲ್ಲವೂ ಒಂದೆಡೆ ಸಿಕ್ಕಿದರೆ ಅವರು ಒಂದೊಂದು ಆಪ್‌ಗೆ ಒಂದೊಂದು ಜಾಲತಾಣಕ್ಕೆ ಭೇಟಿ ಕೊಡುವ ಅಗತ್ಯ ಬೀಳುವುದಿಲ್ಲ.
೨. ಈ ಎಲ್ಲ ಆಪ್‌ಗಳನ್ನು ಸಂಪ್ರದಾಯಿತ ವಿವರಣೆ ಸಹಿತ ಕನಾರಟಕ ಸರ್ಕಾರದ ಇ-ಆಡಳಿತ ಜಾಲತಾಣದಲ್ಲಿ ಪಟ್ಟಿಕರಿಸಿ ಕೊಡಬಹುದಾಗಿದೆ.
೩. ಈ ಆಪ್‌ಗಳನ್ನು ಆಯಾ ಜಾಲತಾಣಗಳಲ್ಲಿ ಪ್ರತ್ಯೇಕವಾಗಿ ಕೊಡುವ ವ್ಯವಸ್ಥೆಯನ್ನು ಮುಂದುವರಿಸಬಹುದು. ಜೊತೆಗೆ ಜಾಲತಾಣಕ್ಕೆ ಭೇಟಿ ಕೊಟ್ಟವರಿಗೆ ಈ ಆಪ್‌ಗಳು ಸಿಗುತ್ತವೆ ಎಂಬ ಸೂಚನೆ ಕೊಡುವ ಪಾಪ್‌ಅಪ್ ಪ್ರತ್ಯಾಃಕರಣಗಳನ್ನೂ ನೀಡಬೇಕು.
೪. ಈ ಆಪ್‌ಗಳನ್ನು ಗೂಗಲ್ ಪ್ಲೇಸ್‌ಸ್ಟೋರ್/ಪಿಂಡೋಸ್ ಸ್ಟೋರ್/ ಆಪಲ್ ಸ್ಟೋರ್‌ಗಳ ಮೂಲಕವೇ ಸಾಫ್ಟೀಸಿಕೊಳ್ಳುವ ಅನುಕೂಲ ಇರಬೇಕೇ ಏನೇ ನೇರವಾಗಿ ಸ್ಥಾಪಿಸಿ ಕೊಳ್ಳುವ ವ್ಯವಸ್ಥೆ ಇರಕೊಡುದು. ಆಯಾ ಖಾಸಗಿ ಆಪ್ ಸ್ಟೋರ್‌ಗಳು ಸೂಚಿಸುವ ಸುರಕ್ಷತಾ ಕ್ರಮಗಳನ್ನು ಕೈಗೊಂಡರೇನೇ ಸಾರ್ವಜನಿಕರಿಗೆ ಆಪ್ ಬಳಕೆಯ ಬಗ್ಗೆ ವಿಶ್ಲಾಸ ಮಾಡುತ್ತದೆ.
೫. ಸರ್ಕಾರದ ಆಪ್‌ಗಳನ್ನು ಕಾಲಕಾಲಕ್ಕೆ (ಸಾಮಾನ್ಯವಾಗಿ ತಿಂಗಳಿಗೊಮ್ಮೆ) ಪರಾಮರ್ಶಿಸಿ ಅವುಗಳನ್ನು ಮೇಲ್ಮೈಗೆರಿಸುವ ಯಶಸ್ವಿಗಳನ್ನು ಮಾಡಬೇಕು.
೬. ಈ ಆಪ್‌ಗಳ ಸಹಜ ಲೀಪಿ ಮತ್ತು ಭಾಷೆ ಕನ್ನಡ ಆಗಿರಬೇಕು. ಇಂಗ್ಲಿಷನ್ನು ಎರಡನೇ ಮಾಧ್ಯಮವಾಗಿ ಬಳಸಬಹುದು. ಕನ್ನಡೇತರಿಗಾಗಿ ಸ್ವಯಂ ಲಿಪ್ಯಂತರಣ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದರಿಂದಾಗಿ ಕನ್ನಡ ಭಾಷೆಯನ್ನು ಬಲ್ಲ ಇತರ ಭಾಷಾ ನಾಗರಿಕರೂ ಸುಲಭವಾಗಿ ಬಳಸಬಹುದು.

2. ଜାଲତାଣଗଳ ସୁଲଭଗ୍ରହ୍ୟତେ

೨.೮ ಜಾಲತಾಣಗಳನ್ನು ರೂಪಿಸುವಾಗ ಅನುಸರಿಸಬೇಕಾದ ಒಮ್ಮೆಯ್ವೀ ಅಂಶಗಳ ಪಟ್ಟಿ

೧. ಈ ಪಟ್ಟಿಯನ್ನು ಭಾರತ ಸರ್ಕಾರವು ರೂಪಿಸಿ ಹಲವು ರಾಜ್ಯಗಳು ಅನುಸರಿಸುತ್ತಿರುವ ಪಟ್ಟಿಯಿಂದಲೇ ಆರಿಸಿ (<http://guidelines.gov.in/ComplianceMatrix/index>) ರೂಪಿಸಲಾಗಿದೆ. ಮೂಲ ಪಟ್ಟಿಯ ಇನ್ನಿತರೆ ಅಂಶಗಳೂ ಪಾಲನೆಗೆ ಅರ್ಥವಾಗಿದ್ದು ಅವುಗಳನ್ನು ಇಲ್ಲಿ ಪಡೆಯಬಹುದಾಗಿದೆ. ಈ ವರದಿಯ ಮಿತಿಯಲ್ಲಿ ಮುಖ್ಯವಾದ ಅಂಶಗಳನ್ನಷ್ಟೆ ಇಲ್ಲಿ ನೀಡಲಾಗಿದೆ. ಕನ್ನಡಕ್ಕೆ ಮಾತ್ರ ಸಂಬಂಧಿಸದೆ ಜಾಲತಾಣದ ಸುಲಭಗ್ರಾಹ್ಯತೆಯ ಅಂಶಗಳೂ ಇದರಲ್ಲಿವೆ. ಈ ಎಲ್ಲಾ ಅಂಶಗಳನ್ನೂ ಕನ್ನಡದ ಹಿನ್ನೆಲೆಯಿಂದ ಗಮನಿಸಬೇಕು ಎಂಬ ಹಿನ್ನೆಲೆಯಲ್ಲಿ ನೀಡಲಾಗಿದೆ.
೨. ಜಾಲತಾಣದ ಮುಖ್ಯಪ್ರಉದ್ದೇಶ ಕರ್ನಾಟಕ ಸರ್ಕಾರದ ಅಧಿಕೃತ ಲಾಂಛನ ವನ್ನು ಪ್ರಮುಖವಾಗಿ ಪ್ರದರ್ಶಿಸಬೇಕು. ಈ ಲಾಂಛನದ ವಿವಿಧ ಕಡತ ನಮೂನೆಗಳ (ಹಿವ್ನಿ, ಹಿವ್ಸಿ, ಜಿಪ್‌ಗ್, ಎಸ್‌ಎಸ್‌ಇ ಇತ್ಯಾದಿ ಪ್ರೋ ಫಾರ್ಮಾಟ್), ವಿವಿಧ ಗಾತ್ರಗಳ ಕಡತಗಳನ್ನು ಸರ್ಕಾರದ ಮಹಾದ್ವಾರ ಜಾಲತಾಣದಲ್ಲಿ ಸುಲಭವಾಗಿ ಸಿಗುವಂತೆ ಇಟ್ಟಬೇಕು. ವಿವಿಧ ಜಾಲತಾಣ ವಿನ್ಯಾಸಗಾರರು ಬೇರೆ ಬೇರೆ ಕಡತಗಳನ್ನು ಬಳಸುವ ಬದಲು ಈ ಅಧಿಕೃತ ಲಾಂಛನದ ಕಡತಗಳನ್ನೇ ಒಳಸುವಂತೆ ಕಟ್ಟುವಿಟ್ಟಿನ ಸೂಚನೆ ಹೊರಡಿಸಬೇಕು.
೩. ಈ ಜಾಲತಾಣವು ಯಾವ ಕಚೇರಿಗೆ, ಯಾವ ಸಂಸ್ಥೆಯ/ಇಲಾಖೆಯ ಒಡೆತನಕ್ಕೆ ಸೇರಿದೆ ಎಂಬುದನ್ನು ಸಾಮಾನ್ಯವಾಗಿ ಜಾಲತಾಣದ ಅಡಿಟಿಪ್ಪಣಿ ಯಾಗಿ (ಪ್ರಉದ್ರ ಬ್ಯಾನರ್) ಹೊಡಬೇಕು. ಇಲ್ಲಿ ಸಂಸ್ಥೆಯ ವಿಳಾಸ, ಸಂಪರ್ಕ ದೂರವಾಣಿ ಸಂಶ್ಯೇಗಳು, ಈಲ್ ವಿಳಾಸಗಳು ಎಲ್ಲವೂ ಇರಬೇಕು. ಪ್ರಉದ್ರನಲ್ಲಿ ಸಾಮಾನ್ಯವಾಗಿ ಜಾಲತಾಣದ ಕಾನೂನಾತ್ಮಕ ವಿವರಗಳು, ಅಭಾಧ್ಯತೆಗಳು, ಸಂಬಂಧಿತ ಹೊಂಡಿಗಳು, ಕನ್ನಡ ತಂತ್ರಾಂಶ/ಜಾಖ್ಯನಾಣಗಳ ಪಟ್ಟಿ ಇವೆಲ್ಲವನ್ನೂ ನೀಡಬಹುದು.

೩. ಜಾಲತಾಣದ ಮುಖ್ಯಪುಟದಲ್ಲಿ ಸಂಸ್ಥೆಯ ಸಂಪೂರ್ಣ ಹೆಸರನ್ನು ಕನ್ನಡದಲ್ಲಿ (ಮತ್ತು ಅಗ್ರಹಿದ್ವರೆ ಅಲ್ಲೇ ಇಂಗ್ಲಿಷನಲ್ಲಿ) ಬರೆದು ಅದರ ಮೇಲಿನ ಹಂತದ ಇಲಾಖೆಯ ಹೆಸರನ್ನು ಈ ಶೀರ್ಷಿಕಕ್ಕೆಯ ಕೆಳಗೆ ಬರೆಯಬೇಕು.
೪. ಕನಾರ್ಟಕ ಸರ್ಕಾರದ ಅಧಿನಿಯಮ ಎಲ್ಲ ಜಾಲತಾಣಗಳನ್ನೂ kar.nic.in ಇದರ ಕೆಳಗೇ ನೋಂದಾಯಿಸಬೇಕು. ಇದಲ್ಲದೆ ಬೇರೆ ಡೊಮೇನ್‌ಗಳು ಇದ್ದರೆ ಹೊಸದಾಗಿ ಅಂಥದ್ದೇ ಡೊಮೇನ್‌ಗಳನ್ನು ಸರ್ಕಾರದ ವ್ಯವಸ್ಥೆಯಡಿಯಲ್ಲೇ ರಚಿಸಿ, ಈ ತಾಣಗಳಿಗೆ ಮರುನಿರ್ದೇಶಿಸಬೇಕು.
೫. ಎಲ್ಲ ಜಾಲತಾಣಗಳಲ್ಲಿ ಕನಾರ್ಟಕ ಸರ್ಕಾರದ ಪ್ರಧಾನ/ಹೆದ್ದಾರಿ ಜಾಲತಾಣಕ್ಕೆ ಸಂಪರ್ಕ ನೀಡಿರಬೇಕು.
೬. ಜಾಲತಾಣದ ಪುಟರೊಲಲ್ಲೇ ತಾಣದ ಹಕ್ಕಿಸ್ತಾಮ್ಯ ವಿಚಾರಗಳ ಕೊಂಡಿಯೂ ಇರಬೇಕು. ಈ ಹಕ್ಕಿಸ್ತಾಮ್ಯದ ಘೋಷಣೆಯ ಒಂದು ಮಾದರಿಯನ್ನು ಕನಾರ್ಟಕ ಸರ್ಕಾರದ ಮುಖ್ಯತಾಣದಲ್ಲಿ ಕೊಟ್ಟಿರಬೇಕು. ಆಯಾ ತಾಣಗಳಲ್ಲಿ ಈ ಹಕ್ಕಿಸ್ತಾಮ್ಯಗಳನ್ನು ಅಧಿಕೃತವಾದ ಅನುಮೋದನೆಯ ಬಳಿಕೆ ಪ್ರಕಟಿಸಬೇಕು.
೭. ಹಕ್ಕಿಸ್ತಾಮ್ಯ ಇರುವ ವಸ್ತುವಿಟಯವನ್ನು ಪ್ರಕಟಿಸುವುದಾದಲ್ಲಿ ಸೂಕ್ತ ಪರವಾನಗಿಯನ್ನು ಪಡೆದಿರಲೇಬೇಕು.
೮. ತಾಣದಲ್ಲಿ ಪ್ರಕಟವಾಗುವ ಯಾವುದೇ ದಾಖಿಲೆಗೆ ಮೂಲಾಧಾರ ಯಾವುದು ಎಂಬ ಮಾಹಿತಿಯನ್ನೂ ಕೊಡಬೇಕು.
೯. ಕನಾರ್ಟಕ ಸರ್ಕಾರವು ತನ್ನ ಎಲ್ಲ ತಾಣಗಳಲ್ಲಿ ನೀಡುವ ಹೈಪರ್‌ಲೈಂಕ್ ಹೊಂಡಿಗಳ ಬಗ್ಗೆ ಒಂದು ಸಮಗ್ರ ನೀಡಿಯನ್ನು ರೂಪಿಸಬೇಕು. ಇಲ್ಲಿ ಯಾವುದೇ ಸರ್ಕಾರೇತರ ತಾಣಕ್ಕೆ ನಿರ್ದೇಶನವಿದ್ದರೆ ಅದನ್ನು ಲಿಚಿತವಾಗಿ ನಮೂದಿಸಬೇಕು.
೧೦. ಹೈಪರ್‌ಲೈಂಕ್ ಆದ ಹೊಂಡಿಗಳು ಸ್ಕ್ರೀಯವಾಗಿವೆಯೇ ಎಂದು ಪರಿಶೀಲಿಸಲು ಆಯಾ ತಾಣಗಳ ಒಡತನವನ್ನು ಹೊಂದಿದ ಕಚೇರಿಗಳು ಸೂಕ್ತವಾದ ಆಂತರಿಕ ವ್ಯವಸ್ಥೆಯನ್ನು ಹೊಂದಿರಬೇಕು.
೧೧. ತುಂಡುಕೊಂಡಿಗಳು (ಬ್ಲೋಕ್‌ನ್ ಲಿಂಕ್) ಮತ್ತು ‘ಪುಟ ಸಿಕ್ಕಿಲ್ ಘೋಷಣೆಯ ಪುಟಗಳಲ್ಲಿ ಯಾವ ರೀತಿಯ ಪ್ರಕಟಕೆ ಇರಬೇಕೆಂಬುದನ್ನು ಏಕರೂಪದಲ್ಲಿ ಪ್ರಕಟಿಸಬೇಕು. ಕನಾರ್ಟಕ ಸರ್ಕಾರವು ಈ ಪುಟಗಳಲ್ಲಿ ಇರಬೇಕಾದ ಮಾಹಿತಿಯ ಮಾದರಿಯನ್ನು ಅಧಿಕೃತವಾಗಿ ರೂಪಿಸಿರಬೇಕು.
೧೨. ಪ್ರತಿಯೊಂದೂ ಜಾಲತಾಣದಲ್ಲಿ ಪರತ್ತುಗಳು ಮತ್ತು ನಿಯಮಗಳ ಕುರಿತ ಹೇಳಿಕೆಯನ್ನು ನೀಡಿರಬೇಕು. ಕನಾರ್ಟಕ ಸರ್ಕಾರವು ಈ ಪುಟಗಳಲ್ಲಿ ಇರಬೇಕಾದ ಮಾಹಿತಿಯ ಮಾದರಿಯನ್ನು ಅಧಿಕೃತವಾಗಿ ರೂಪಿಸಿರಬೇಕು.

- ಈ ನಿಯಮಗಳಲ್ಲಿ ತಾಳಿದಲ್ಲಿರುವ ಮಾಹಿತಿಗಳು ಎಪ್ಪರಮಟ್ಟಿಗೆ ಕಾನೂನಾತ್ಮಕ ದಾಖಿಲೆಗಳು, ಎಪ್ಪರಮಟ್ಟಿಗೆ ಅಲ್ಲ ಎಂಬುದರ ಖಚಿತ ಮಾಹಿತಿಯನ್ನು ನೀಡಬೇಕು.
೧೩. ಜಾಲತಾಣಗಳಲ್ಲಿ ಮತ್ತು ಅದರ ಎಲ್ಲಾ ಪ್ರಟಿಗಳಲ್ಲಿ ಖಾಸಗಿತನ ನೀತಿಯನ್ನು (ಪ್ರೈವೆಟ್ ಪಾಲಿಸಿ)ಯನ್ನು ಪ್ರಕಟಿಸಬೇಕು. ಈ ನೀತಿಯ ಮಾದರಿ ಪ್ರತಿಯನ್ನು ಕನಾರ್ಟಿಕ ಸರ್ಕಾರದ ಅಧಿಕೃತ ಹದ್ದಾರಿ ತಾಳಿದಲ್ಲಿ ಪ್ರಕಟಿಸಿರಬೇಕು.
೧೪. ಈ ತಾಳಿಗಳಲ್ಲಿ ನಡೆಯಬಹುದಾದ ಯಾವುದೇ ಎಲೆಕ್ಟ್ರಾನಿಕ್ ಹಣಕಾಸು ವ್ಯವಹಾರವು ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕಾದದ್ದು ಆಯಾ ತಾಳಿಗಳ ಒಳೆತನದ ಸಂಸ್ಥೆಯ ಹೊಣೆಗಾರಿಕೆಯಾಗಿರುತ್ತದೆ.
೧೫. ತಾಳಿದಲ್ಲಿ ಇಲಾಖೆ ಕುರಿತ ಮಾಹಿತಿಗಳು, ನಾಗರಿಕರಿಗೆ ತಿಳಿಸಬೇಕಾದ ಮಾಹಿತಿಗಳು, 'ನಮ್ಮ ಬಗ್' ಪ್ರಟಿ ಇವೆಲ್ಲವೂ ಕಾಲಕಾಲಕ್ಕೆ ತಾಜಾ ಆಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅದರಲ್ಲಿ ಕಚೇರಿಯ ಸಂಪರ್ಕ ದೂರವಾಣಿ, ಸ್ಕ್ರೀಯ ಈಮೆಲ್ ವಿಳಾಸಗಳು ಮತ್ತು ಅಧಿಕಾರಿಗಳ ಪಟ್ಟಿಯನ್ನು ತಿಂಗಳಿಗೊಮ್ಮೆಯಾದರೂ ಪರಿಶೀಲಿಸಿ ಸರಿಪಡಿಸಬೇಕು.
೧೬. ಯಾವುದೇ ಯೋಜನೆಯ ಸಂಕ್ಷಿಪ್ತನಾಮದ ಜೊತೆಗೇ ಅದರ ಸಂಪೂರ್ಣ ಹೆಸರನ್ನು ಕಡ್ಡಾಯವಾಗಿ ನಮೂದಿಸಿರಬೇಕು.
೧೭. ಯಾವುದೇ ಜನೋಪಯೋಗಿ ಯೋಜನೆ ಇಡ್ವಾಗ, ಅದರ ವಿವರ, ಅದನ್ನು ಪಡೆಯುವ ಹಂತಹಂತದ ಕ್ರಮಗಳು, ಅರ್ಜಿಯ ಜೊತೆಗೆ ಸಲ್ಲಿಸಬೇಕಾದ ದಾಖಿಲೆಗಳ ವಿವರ, ಅದರಿಂದಾಗುವ ಲಾಭಗಳು ಎಲ್ಲವನ್ನು ನೀಡಿರಬೇಕು.
೧೮. ಯೋಜನೆಗೆ ಕಾಲಾವಧಿಯನ್ನು ಸ್ಥಾಪಿಸಿರಬೇಕು.
೧೯. ಯಾವುದೇ ಕಾರ್ಯೀಯ ಹೆಸರನ್ನು ಸಂಪೂರ್ಣವಾಗಿ ನಮೂದಿಸಿರಬೇಕು.
೨೦. ಯಾವುದೇ ಕಡತದ ಹೆಸರನ್ನು ಡೌನ್‌ಲೋಡ್ ಕಡತದಲ್ಲಾಗಲೀ, ತಾಳಿದಲ್ಲಾಗಲೀ, ಸಂಪೂರ್ಣವಾಗಿ ನಮೂದಿಸಿರಬೇಕು.
೨೧. ಯಾವುದೇ ಸುತ್ತೋಲೆಯ ಕಾಲಾವಧಿಯನ್ನು ಸಾಧ್ಯವಿದ್ದಪ್ರಮ್ಮೆ ನಮೂದಿಸಿರಬೇಕು. ಹಲವು ಜಾಲತಾಣಗಳಲ್ಲಿ ಕಾಲಬಾಹಿರವಾದ ಸುತ್ತೋಲೆಗಳು, ಪ್ರಕಟಣೆಗಳನ್ನು ಆಕ್ರ್ಯಾ ಮಾಡಲು ವ್ಯವಸ್ಥೆಯೇ ಇಲ್ಲದಿರುವುದನ್ನು ಗಮನಿಸಲಾಗಿದೆ. ಕಾಲಬಾಹಿರವಾದ ಸುತ್ತೋಲೆಗಳನ್ನು ಪತ್ರಾಗಾರ ವಿಭಾಗದಲ್ಲಿ ಇಟ್ಟಿರಬೇಕು.
೨೨. ಇಲಾಖೆಯ ಎಲ್ಲ ಟೆಂಡರ್‌ಗಳು, ಪ್ರಕಟಣೆಗಳು, ಸುತ್ತೋಲೆಗಳು – ಕನ್ನಡದಲ್ಲಿ ಮತ್ತು ಅಗತ್ಯಬಿದ್ದರೆ ಮಾತ್ರ ಇಂಗ್ಲಿಷ್‌ನಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳಬೇಕು. ಟೆಂಡರ್‌ಗಳನ್ನು ಪ್ರಕಟಿಸುವಾಗ ಅವುಗಳಿಗೆ ಅರ್ಜಿ ಹಾಕುವ ವಿಧಾನವನ್ನು ವಿವರವಾಗಿ ನಮೂದಿಸಿರಬೇಕು.

೨೩. ‘ನಮ್ಮನ್ನ ಸಂಪರ್ಕಿಸಿ’ ಎಂಬ ಪುಟವನ್ನು ರೂಪಿಸಿ ಅದರ ಕೊಂಡಿಯನ್ನು ಪ್ರಮುಖವಾಗಿ ಮುಖಿಪುಟದಲ್ಲೇ ಪ್ರಕಟಿಸಬೇಕಲ್ಲದೆ ಒಳಪುಟಗಳಲ್ಲಿ ಇದು ಸಿಗುವಂತೆ ಮಾಡಬೇಕು. ಈ ಪುಟದಲ್ಲಿ ಕಚೇರಿಯ ಎಲ್ಲ ಪ್ರಮುಖ ಅಧಿಕಾರಿಗಳ ಹೆಸರು, ಮದ್ದೆ, ವಿಳಾಸ ಮತ್ತು ದೂರವಾಣಿ ಸಂಖ್ಯೆ/ ಈ ಮೇಲೋಗಳನ್ನು ನಮೂದಿಸಿರಬೇಕು.
೨೪. ಜಾಲತಾಣದ ಬಳಕೆದಾರರಿಂದ ಅರ್ಜಿಗಳನ್ನು ಪಡೆಯುವ, ಹಿಮಾಕೃತಿ ಪಡೆಯುವ ವ್ಯವಸ್ಥೆಗಳನ್ನು ರೂಪಿಸಿರಬೇಕು.
೨೫. ಪ್ರತಿಯೊಂದು ಜಾಲತಾಣ ಪುಟದಲ್ಲಿ ಜಾಲತಾಣ ನಕಾಶೆ ಮತ್ತು ಸಹಾಯ ಪುಟಗಳನ್ನು ರೂಪಿಸಿ, ತಾಣದಲ್ಲಿ ಯಾವ ಮಾಹಿತಿಗಳನ್ನು ಯಾವ ಪುಟದಲ್ಲಿ ಪಡೆಯಬಹುದು ಎಂಬಿತ್ಯಾದಿ ವಿವರಗಳನ್ನು ನೀಡಬೇಕು.
೨೬. ಜಾಲತಾಣಗಳಲ್ಲಿ ಡೌನ್‌ಲೋಡ್ ಮಾಡಲೆಂದು ಪ್ರಕಟಿಸುವ ಪ್ರತಿಯೊಂದೂ ಕಡತದ ಕಡತ ನಮೂನೆ ಮತ್ತು ಕಡತದ ಗಾತ್ರವನ್ನು ನಮೂದಿಸಿರಬೇಕು.
೨೭. ಡೌನ್‌ಲೋಡ್ ಮಾಡುವಂತಹ ಕಡತಗಳಲ್ಲಿ ಯಾವುದೇ ವೈರಸ್ ಇರದಂತೆ ಎಚ್ಚರಿಕೆ ವಹಿಸಬೇಕು.
೨೮. ಪ್ರತಿಯೊಂದು ಪುಟದ ಕೆಳಗೂ ಆ ಪುಟವನ್ನು ಇತ್ತೀಚೆಗೆ ಬದಲಾಯಿಸಲಾದ ದಿನಾಂಕವನ್ನು ತನ್ನಿಂತಾನೇ ಮೂಡಿಸಿರಬೇಕು.
೨೯. ಜಾಲತಾಣದ ವಸ್ತುವಿಷಯಗಳನ್ನು ಕಾಲಕಾಲಕ್ಕೆ ಪರಾಮರ್ಶಿಸುವ ವ್ಯವಸ್ಥೆಯನ್ನು ಆಂತರಿಕವಾಗಿ ರೂಪಿಸಿರಬೇಕು.
೩೦. ಕನಾರ್ಟಿಕ ಸರ್ಕಾರದ ಜಾಲತಾಣಗಳು ಒಂದೇ ಬಗೆಯ ವಿನ್ಯಾಸವನ್ನು ಹೊಂದಿರಬೇಕು. ಈ ಕುರಿತ ಕರಡು ಪಟ್ಟಿ ಹೀಗಿದೆ: (ಇದನ್ನು ಕೇವಲ ಸೂಚ್ಯ ಮಾದರಿ ಎಂದು ಬಗೆದು, ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆದ ಮೇಲೆ ಬದಲಾವಣೆಗಳನ್ನು ಮಾಡಬೇಕಿದೆ)
೧. ಪುಟದ ಮೇಲ್ತುದಿಯ ಸಾಲಿನ ಚಿಕ್ಕ ಕೊಂಡಿಗಳು: ಕನ್ನಡ/ಇಂಗ್ಲಿಷ್ ಭಾಷೆಗೆ ಪುಟ ಪರಿವರ್ತನೆ, ಅಕ್ಷರಗಾತ್ರ ಹಿಗ್ರಿಸು-ಕುಗ್ರಿಸು, ಲಾಗಿನ್, ಲಿಪ್ಯಂತರಣ, ಹುಡುಕಾಟ(ಸಚ್ಚೆ). ಸಮಾಜತಾಣ ಕೊಂಡಿಗಳು ಇತ್ಯಾದಿ
 ೨. ಮುಖಿಪುಟದ ಮೇಲ್ತುಗದ(ಟಾಪ್) ಮೆನ್ಯುಗಳು: ನಮ್ಮ ಬಗೆ, ಚರ್ಚಿವಟಕಿಗಳು, ಯೋಜನೆಗಳು, ಸಾರ್ವಜನಿಕ ಮಾಹಿತಿಗಳು, ಸಂಪರ್ಕ ಮಾಹಿತಿ, ಮಾಹಿತಿ ಹಕ್ಕು ಕೊಂಡಿ,
 ೩. ಎಡಭಾಗ/ಬಲಭಾಗದ ಮೆನ್ಯುಗಳು (ಸ್ಕ್ರೇಡ್ ಬಾರ್): ಜಾಲತಾಣಕ್ಕೆ ಸಂಬಂಧಿಸಿದ ಇತರೆ ಕೊಂಡಿಗಳು.
 ೪. ಕೆಳಭಾಗದ (ಪುಟರ್) ಮೆನ್ಯು: ಅಭಾಧ್ಯತೆ, ಹಕ್ಕುಸ್ವಾಮ್ಯ, ಹಿಮಾಕೃತಿ, ಕನ್ನಡ ತಂತ್ರಾಂಶ/ಜಾನ್ ಕೊಂಡಿ ಇತ್ಯಾದಿ

೧೮. ರಾಜ್ಯ ಸರ್ಕಾರದ, ಭಾರತ ಸರ್ಕಾರದ ಲಾಂಬನಗಳು, ಬಣ್ಣಗಳು ಎಲ್ಲವೂ ಅಧಿಕೃತವಾಗಿಯೇ ಇರುವಂತೆ ಖಾತ್ರಿಪಡಿಸಿಕೊಳ್ಳಬೇಕು.
೧೯. ಜಾಲತಾಣಗಳನ್ನು ರೂಪಿಸಿದ ಮೇಲೆ ಅವುಗಳು ಪ್ರಮುಖ ಬ್ರಿಸರ್‌ಗಳಲ್ಲಿ ಚೆನ್ನಾಗಿ ತೆರೆಯುತ್ತವೆಯೇ ಎಂದು ಪರಿಶೀಲಿಸಬೇಕು (ಗೂಗಲ್ ಕೋರ್ಸ್, ಮೈಕ್ರೋಸಾಫ್ಟ್ ಎಡ್ಷ್ಟ್ ಒಪ್‌ರಾ, ಮೌರಿಯಲ್ಲಾ ಫ್ರೋಫಾಕ್ಸ್ ಇತ್ಯಾದಿ)
೨೦. ಜಾಲತಾಣವನ್ನು ಕಾಗಿನ ಮಾನದಂಡವಾದ ಎಬೆಟ್‌ವಿಂಎಲ್‌ಜಿರ ಅನುಸಾರವೇ ರೂಪಿಸಿರಬೇಕಲ್ಲದೆ ಅವುಗಳ ಪತ್ರಗಳನ್ನು, ಗಾತ್ರವನ್ನು ಬೇಕಾದ ಹಾಗೆ ಹಿಗ್ರಿಸುವ-ಹಿಗ್ರಿಸುವ ಅನುಕೂಲವನ್ನು ಅಡಕಗೊಳಿಸಿರಬೇಕು.
೨೧. ಜಾಲತಾಣದ ಪುಟಗಳು ಸಮವರ್ಕಕವಾಗಿ ಎಲ್ಲ ಗಾತ್ರದಲ್ಲೇ ಮುದ್ರಣವಾಗುವಂತಹ ವ್ಯವಸ್ಥೆಯನ್ನು ಅಡಕಗೊಳಿಸಿರಬೇಕು.
೨೨. ಪತ್ರ ಮತ್ತು ಹಿನ್ನೆಲೆ ಬಣ್ಣಗಳು ಸೂಕ್ತವಾಗಿದ್ದ ಅಕ್ಷರಗಳು ಓದಲು ಬರುವಂತೆ ಸ್ವಂಟವಾಗಿರಬೇಕು.
೨೩. ಬಣ್ಣಗಳಲ್ಲಿ ಕೊಟ್ಟ ಮಾಹಿತಿಯು ಬಣ್ಣವಿಲ್ಲದೆಯೂ ಸಿಗುವ ವ್ಯವಸ್ಥೆ ಇರಬೇಕು.
೨೪. ಪತ್ರೀತರ ಮಾಹಿತಿಗಳಿಗೆ (ದ್ವಿನಿ, ಚಿತ್ರ, ವಿಡಿಯೋ) ಪರ್ಯಾಯ ಪತ್ರಗಳನ್ನು ಕನ್ನಡದಲ್ಲಿ ಒದಗಿಸಬೇಕು. ಇವೆಲ್ಲವೂ ಪತ್ರದಿಂದ ದ್ವಿನಿಗೆ ಪರಿವರ್ತಿತವಾಗಿ ಓದುವಂತೆ ಇರಬೇಕು. ಕನ್ನಡ ಯುನಿಕೋಡ್ ಪತ್ರವನ್ನು ದ್ವಿನಿಯಾಗಿ ಪರಿವರ್ತಿಸುವ ಈ-ಸ್ಕ್ರೋಂ ಎಂಬ ಮುಕ್ತ ತಂತ್ರಾಂಶವನ್ನು ಇಲ್ಲಿ ಎಲ್ಲ ಜಾಲತಾಣಗಳಲ್ಲಿ ನೀಡಿರಬೇಕು. ಅಥವಾ ಯುನಿಕೋಡ್ ಓದಬಲ್ಲ ಯಾವುದೇ ಒಂದು ಸರಳ ಮತ್ತು ಕಡಿಮೆ ಗಾತ್ರದ ತಂತ್ರಾಂಶವನ್ನು ಕನಾರ್ಟಿಕ ಸರ್ಕಾರವು ನೀಡಬೇಕು.
೨೫. ದ್ವಿನಿ ಮತ್ತು ವಿಡಿಯೋ ಕಡತಗಳಿಗೆ ಪರ್ಯಾಯವಾಗಿ ಸಂಪೂರ್ಣ ಪತ್ರವನ್ನು ನೀಡುವ ವ್ಯವಸ್ಥೆಯನ್ನು ರೂಪಿಸಿರಬೇಕು.
೨೬. ಪ್ರತಿಯೊಂದೂ ದ್ವಿನಿಕಡತಕ್ಕ ಸೂಕ್ತವಾದ ಶೀಷ್ಟಕೆಯನ್ನು ಪತ್ರದಲ್ಲಿ, ಕನ್ನಡದಲ್ಲಿ ನೀಡಿರಬೇಕು.
೨೭. ಯಾವುದೇ ಬಗೆಯ ಸ್ಕ್ರೋಲಿಂಗ್ ಮತ್ತು ಮಿಟುಕಿಸುವ (ಬ್ಲಿಂಕಿಂಗ್) ವಿಷಯಗಳನ್ನು ನಿಯಂತ್ರಿಸುವ ವ್ಯವಸ್ಥೆ ಇರಬೇಕು.
೨೮. ದ್ವಿನಿ ಮತ್ತು ವಿಡಿಯೋ ಕಡತಗಳನ್ನು ಬೇಕಾದಾಗ ಆರಂಭಿಸಿ ಬೇಕೆಂದಲ್ಲಿ ನಿಲ್ಲಿಸುವ ವ್ಯವಸ್ಥೆ ಇರಬೇಕು. ಎಲ್ಲ ದ್ವಿನಿ ಮತ್ತು ವಿಡಿಯೋ ಕಡತಗಳನ್ನು ಬಾಹ್ಯ ತಾಣದಲ್ಲಿ (ಯೂಟ್ಯೂಬ್, ಯುವರ್ಲಿಸನ್ ಇತ್ಯಾದಿ) ಹಾಕಬೇಯೇ ತಾಣದ ಸರ್ವರ್‌ನಲ್ಲೇ ಹಾಕಿರಬೇಕು. ಮುಂದಿನ ಹಕ್ಕುಸ್ವಾಮ್ಯ ಮತ್ತು ಆವೃತ್ತಿ ನಿಯಂತ್ರಣದ (ವರ್ತನ್‌ ಕೆಂಟ್‌ಎಲ್) ದೃಷ್ಟಿಯಿಂದ ಇದು ಮುಖ್ಯ ಈ ಕಡತಗಳೇ ಮುಖ್ಯವಾಗಿರುವ ತಾಣವಾಗಿದ್ದರೆ ಅವುಗಳಲ್ಲಿ ಮೇಡಿಯಾ

- ಸರ್ವರ್ ಸೌಲಭ್ಯವನ್ನು ಹಾಕಿರಬೇಕು. ಇದರಿಂದಾಗಿ ಯಾವುದೇ ಮಟ್ಟದ ಬಳಕೆದಾರರು ಯಾವುದೇ ಗುಣಮಟ್ಟದ ಕಡತವನ್ನು ತೋನ್ಮೂಡು ಮಾಡಿಕೊಳ್ಳಲು ಅನುಕೂಲವಾಗುತ್ತದೆ.
೪೧. ಜಾಲತಾಣದ ಎಲ್ಲ ಪ್ರಟಿಗಳಲ್ಲಿ ಮುಖ್ಯಪ್ರಟಿಕ್ ಬರುವಂತಹ ಕೊಂಡಿಯನ್ನು ನೀಡಿರಬೇಕು.
೪೨. ಕನಾರ್ಟಿಕ ಸರ್ಕಾರದ ಎಲ್ಲ ಜಾಲತಾಣಗಳಲ್ಲಿ ಏಕರೂಪದ ಆದೇಶ ಪಟ್ಟಿ ಪದಗಳನ್ನು (ಮೆನ್ಯೂ ಕಮ್ಯಾಂಡ್) ಬಳಸಬೇಕು. ಈ ಕುರಿತು ಮುಖ್ಯ ವರದಿಯಲ್ಲಿ ಕೆಲವು ಸಲಹೆಗಳನ್ನು ನೀಡಲಾಗಿದೆ.
೪೩. ‘ಪ್ರಟಿವನ್ನು ರೂಪಿಸಲಾಗುತ್ತಿದೆ’ ಎಂಬ ಪ್ರಟಿಗಳು ಇರದಂತೆ ಖಾತ್ರಿಪಡಿಸಿ ಕೊಳ್ಳಬೇಕು. ಹಾಗೆಯೇ ಯಾವುದೇ ಲೋಪ ಸಂದೇಶ (ಎರರ್ ೪೦೪ ಇತ್ಯಾದಿ) ಬರದಂತೆ ನೋಡಿಕೊಳ್ಳಬೇಕು.
೪೪. ಎಲ್ಲ ಜಾಲತಾಣಗಳಲ್ಲಿ ಹುಡುಕಾಟದ ಅವಕಾಶವು ಸ್ವಷ್ಟವಾಗಿರಬೇಕು. ಈ ಹುಡುಕಾಟವು ಕೇವಲ ಇಂಗ್ಲಿಷಿನಲ್ಲಿ ಅಲ್ಲದೆ, ಕನ್ನಡ ಯುನಿಕೋಡ್ ಪದಗಳ ಹುಡುಕಾಟಕ್ಕೂ ಅನುಕೂಲಕರವಾಗಿರಬೇಕು. ಸಹಜವಾಗೇ ಹುಡುಕಾಟದ ಕ್ಷೇತ್ರದ ಖಾಲಿ ಜಾಗದಲ್ಲಿ ‘ಇಲ್ಲಿ ಹುಡುಕಿ’ ಎಂಬ ಕನ್ನಡ ಪದಗುಷ್ಟವನ್ನು ಹಾಕಿರಬೇಕು.
೪೫. ಜಾಲತಾಣಗಳ ನಿರ್ವಹಣೆಗೆ ಪ್ರತಿಯೊಂದೂ ಕಚೇರಿಯಲ್ಲಿ / ಇಲಾಖೆಯಲ್ಲಿ ಸೂಕ್ತವಾದ ಅರ್ಥತೆಗಳಿರುವ ಸಿಬ್ಬಂದಿ ಇರಬೇಕು.
೪೬. ಎಲ್ಲಾ ಜಾಲತಾಣಗಳಲ್ಲಿ ಕನಾರ್ಟಿಕ ರಾಜ್ಯದ ಪ್ರಟಿಗಳಿಗೆ ಅನ್ವಯವಾಗುವ <http://guidelines.gov.in/assets/gigw-manual.pdf> ಇಲ್ಲಿರುವ ಸೂತ್ರಗಳನ್ನು ಅನುಸರಿಸಬೇಕು. ಆದರೆ ಈ ಅನುಸರಣೆಯಲ್ಲಿ ಹಳೆಯ ತಂತ್ರಾಂಶಗಳ ಬಳಕೆಯನ್ನು ಕೈಬಿಡಬೇಕಲ್ಲದೆ, ರಾಜ್ಯಕ್ಕೆ ಅನ್ವಯಿಸದ ಸೂತ್ರಗಳನ್ನು ಸೂಕ್ತವಾಗಿ ಮಾರ್ಪಡಿಸಿಕೊಳ್ಳಬೇಕು.
೫. ಕೇಂದ್ರ ಸರ್ಕಾರವು ಸೂಚಿಸಿದ ಮೇಲಿನ ಅಂಶಗಳಲ್ಲದೆ ವೆಬ್ ಕಂಟೆಂಟ್ ಅಕ್ಸ್‌ಬಿಲಿಟಿ ಗ್ರೈಡ್‌ಲೈನ್‌ಗಳನ್ನು (<https://www.w3.org/TR/WCAG21>) ಸೂಕ್ತವಾಗಿ ಅನುಸರಿಸಬೇಕು.